



# ಕರ್ನಾಟಕ ರಾಜ್ಯಪತ್ರ

## ಅಧಿಕೃತವಾಗಿ ಪ್ರಕಟಿಸಲಾದುದು

ಸಂಪುಟ ೧೪೬	ಬೆಂಗಳೂರು, ಗುರುವಾರ, ಮಾರ್ಚ್ ೧೦, ೨೦೧೧ (ಫಾಲ್ಗುಣ ೧೯, ಶಕ ವರ್ಷ ೧೯೩೨)	ಸಂಚಿಕೆ ೧೦
-----------	---	-----------

### ಭಾಗ - ೨

ನೇಮಕಗಳು, ಸ್ಥಳ ನೇಮಕಗಳು, ವರ್ಗಾವಣೆಗಳು, ರಜೆ ಮತ್ತು ಅಧಿಕಾರಿಗಳು,

ಕರ್ನಾಟಕ ಉಚ್ಚ ನ್ಯಾಯಾಲಯದ ಅಧಿಸೂಚನೆಗಳು

ಒಳಾಡಳಿತ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಒಇ 10 ಪಿಪಿಇ 2011, ಬೆಂಗಳೂರು, ದಿನಾಂಕ: 01ನೇ ಫೆಬ್ರವರಿ, 2011

ಈ ಕೆಳಕಂಡ ತಃಖ್ತೆಯ ಅಂಕಣ (2)ರಲ್ಲಿ ನಮೂದಿಸಿರುವ ನ್ಯಾಯಾಲಯಗಳಲ್ಲಿ ತಃಖ್ತೆಯ ಅಂಕಣ (3) ಮತ್ತು (4)ರಲ್ಲಿ ನಮೂದಿಸಿರುವ ಪ್ರಕರಣ ಮತ್ತು ಪ್ರತಿ ಪ್ರಕರಣಗಳು ದಾಖಲಾಗಿರುತ್ತವೆ. ಆದ ಕಾರಣ ಅಂಕಣ (4)ರಲ್ಲಿ ನಮೂದಿಸಿರುವ ಪ್ರತಿ ಪ್ರಕರಣಗಳಲ್ಲಿ ಸರ್ಕಾರದ ಪರವಾಗಿ ಹಾಜರಾಗಲು ಮತ್ತು ಪ್ರಕರಣವನ್ನು ನಡೆಸಲು ಅಂಕಣ (5)ರಲ್ಲಿ ನಮೂದಿಸಿರುವ ಅಭಿಯೋಜಕರನ್ನು ವಿಶೇಷ ಸರ್ಕಾರಿ ಅಭಿಯೋಜಕರಾಗಿ ನೇಮಿಸಿದೆ.

ಕ್ರ.ಸಂ.	ನ್ಯಾಯಾಲಯದ ಹೆಸರು	ಪ್ರಕರಣ ಸಂಖ್ಯೆ Sc/cc/spl. cc	ಪ್ರತಿ ಪ್ರಕರಣ ಸಂಖ್ಯೆ Sc/cc/spl. cc	ಪ್ರತಿ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಹಾಜರಾಗಲು ಮತ್ತು ಪ್ರಕರಣವನ್ನು ನಡೆಸಲು
1	2	3	4	5
1.	3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮೈಸೂರು	ಎಸ್.ಸಿ. 223/07	ಸಿ.ಸಿ. 5/10	2ನೇ ಅಧಿಕ ಸರ್ಕಾರಿ ಅಭಿಯೋಜಕರು, ಮೈಸೂರು.
2.	1ನೇ ಸಿಜೆ (ಕಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಹಾಸನ	ಸಿ.ಸಿ. 388/08 691/02	ಸಿ.ಸಿ. 451/08 123/03	ಸಹಾಯಕ ಸರ್ಕಾರಿ ಅಭಿಯೋಜಕರು, 2ನೇ ಅಧಿಕ ಸಿಜೆ (ಕಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಹಾಸನ
3.	ಜೆ.ಎಂ.ಎಫ್.ಸಿ. ನ್ಯಾಯಾಲಯ ಬಾಗೇಪಲ್ಲಿ	ಸಿ.ಸಿ. 80/10	ಸಿ.ಸಿ. 129/10	ಸಹಾಯಕ ಅಭಿಯೋಗ ನಿರ್ದೇಶಕರು, ಚಿಕ್ಕಬಳ್ಳಾಪುರ
4.	ಜೆ.ಎಂ.ಎಫ್.ಸಿ. ನ್ಯಾಯಾಲಯ, ಚಿಕ್ಕನಾಯಕನಹಳ್ಳಿ	ಸಿ.ಸಿ. 379/06	ಸಿ.ಸಿ. 380/06	ಅಧಿಕ ಸಹಾಯಕ ಸರ್ಕಾರಿ ಅಭಿಯೋಜಕರು, ಚಿಕ್ಕನಾಯಕನಹಳ್ಳಿ
5.	2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ, ದಾವಣಗೆರೆ	ಸಿ.ಸಿ. 1455/09 21/10 1779/10	ಸಿ.ಸಿ. 1360/09 1846/09 1842/09	ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರು, ದಾವಣಗೆರೆ
6.	ಜೆ.ಎಂ.ಎಫ್.ಸಿ. ನ್ಯಾಯಾಲಯ, ಹೊಳಲ್ಕೆರೆ	ಸಿ.ಸಿ. 168/09	ಸಿ.ಸಿ. 183/09	ಸಹಾಯಕ ಸರ್ಕಾರಿ ಅಭಿಯೋಜಕರು, ಪ್ರಧಾನ ಜೆ.ಎಂ.ಎಫ್.ಸಿ. ನ್ಯಾಯಾಲಯ, ಚಿತ್ರದುರ್ಗ
7.	ಸಿಜೆ (ಕಿವಿ) ಜೆ.ಎಂ.ಎಫ್.ಸಿ. ನ್ಯಾಯಾಲಯ, ಶಿಕಾರಿಪುರ.	ಸಿ.ಸಿ. 547/05	ಸಿ.ಸಿ. 536/05	ಸಹಾಯಕ ಸರ್ಕಾರಿ ಅಭಿಯೋಜಕರು, ಹೊನ್ನಾಳಿ
8.	1ನೇ ಅಪರ ಸತ್ರ ನ್ಯಾಯಾಲಯ, ಹುಬ್ಬಳ್ಳಿ	ಎಸ್.ಸಿ. 151/10	ಎಸ್.ಸಿ. 152/10	2ನೇ ಅಧಿಕ ಸರ್ಕಾರಿ ಅಭಿಯೋಜಕರು, ಧಾರವಾಡ

(೧೨೧)

1	2	3	4	5
9.	ಹೆಚ್ಚುವರಿ ಸಿಜೆ (ಕೆವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಚಾಮರಾಜನಗರ	ಸಿ.ಸಿ. 337/08 901/07 920/07	ಸಿ.ಸಿ. 338/08 903/07 896/07	ಸಹಾಯಕ ಸರ್ಕಾರಿ ಅಭಿಯೋಜಕರು, ಪ್ರಧಾನ ಸಿಜೆ (ಕೆವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಚಾಮರಾಜನಗರ
10.	ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾವೇರಿ	ಎಸ್.ಸಿ./ ಎಸ್.ಟಿ. 15/08 17/09	ಎಸ್.ಸಿ. 88/10 92/10	ಸರ್ಕಾರಿ ಅಭಿಯೋಜಕರು, ತ್ವರಿತ ವಿಲೇವಾರಿ ನ್ಯಾಯಾಲಯ, ಹಾವೇರಿ
11.	5ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಳಗಾವಿ	ಎಸ್.ಸಿ. 49/10	ಎಸ್.ಸಿ. 263/08	6ನೇ ಅಧಿಕ ಸರ್ಕಾರಿ ಅಭಿಯೋಜಕರು, ಬೆಳಗಾವಿ
12.	3ನೇ ಅಧಿಕ ಸಿಜೆ (ಕೆವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಹುಬ್ಬಳ್ಳಿ	ಸಿ.ಸಿ. 2521/09	ಸಿ.ಸಿ. 2522/09	ಸಹಾಯಕ ಸರ್ಕಾರಿ ಅಭಿಯೋಜಕರು, 2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ, ಹುಬ್ಬಳ್ಳಿ
13.	1ನೇ ಅಧಿಕ ಸಿಜೆ (ಕೆವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಹುಬ್ಬಳ್ಳಿ	ಸಿ.ಸಿ. 1763/08	ಸಿ.ಸಿ. 122/09	ಸಹಾಯಕ ಸರ್ಕಾರಿ ಅಭಿಯೋಜಕರು, 2ನೇ ಜೆ.ಎಂ.ಎಫ್.ಸಿ. ನ್ಯಾಯಾಲಯ, ಹುಬ್ಬಳ್ಳಿ
14.	ಪ್ರಧಾನ ಜೆ.ಎಂ.ಎಫ್.ಸಿ. ನ್ಯಾಯಾಲಯ, ಚಿಕ್ಕೋಡಿ	ಸಿ.ಸಿ. 679/10	ಸಿ.ಸಿ. 677/10	ಸಹಾಯಕ ಸರ್ಕಾರಿ ಅಭಿಯೋಜಕರು, 2ನೇ ಅಧಿಕ ಜೆ.ಎಂ.ಎಫ್.ಸಿ. ನ್ಯಾಯಾಲಯ, ಚಿಕ್ಕೋಡಿ
15.	ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ದಾವಣಗೆರೆ.	ಸ್ಟೆ.ಎಸ್.ಸಿ/ಎಸ್.ಟಿ. 21/09 ಎಸ್.ಸಿ. 20/08 ಎಸ್.ಸಿ. 103/08	ಎಸ್.ಸಿ. 81/10 ಎಸ್.ಸಿ. 17/10 ಎಸ್.ಸಿ. 105/08	ಅಭಿಯೋಗ ಉಪ ನಿರ್ದೇಶಕರು, ದಾವಣಗೆರೆ
16.	1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಿಜಾಪುರ	ಎಸ್.ಸಿ. 48/10	ಎಸ್.ಸಿ. 152/10	ಪ್ರಧಾನ ಸರ್ಕಾರಿ ಅಭಿಯೋಜಕರು, ಬಿಜಾಪುರ
17.	ಅಧಿಕ ಜೆ.ಎಂ.ಎಫ್.ಸಿ. ನ್ಯಾಯಾಲಯ, ತರೀಕೆರೆ	ಸಿ.ಸಿ. 423/08	ಸಿ.ಸಿ. 459/08	ಸಹಾಯಕ ಸರ್ಕಾರಿ ಅಭಿಯೋಜಕರು, ಕಡೂರು
18.	4ನೇ ತ್ವರಿತ ನ್ಯಾಯಾಲಯ, ಮೈಸೂರು	ಎಸ್.ಸಿ. 76/06	ಎಸ್.ಸಿ. 44/07	ವಿಶೇಷ ಸರ್ಕಾರಿ ಅಭಿಯೋಜಕರು, 2ನೇ ತ್ವರಿತ ವಿಲೇವಾರಿ ನ್ಯಾಯಾಲಯ, ಮೈಸೂರು
19.	ಅಧಿಕ ಸಿಜೆ (ಕೆವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಗೌರಿಬಿದನೂರು	ಸಿ.ಸಿ. 157/10 14/10 379/09	ಸಿ.ಸಿ. 424/10 248/10 380/09	ಸಹಾಯಕ ಸರ್ಕಾರಿ ಅಭಿಯೋಜಕರು, ಪ್ರಧಾನ ಸಿಜೆ (ಕೆವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಗೌರಿಬಿದನೂರು
20.	ಸಿಜೆ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಬಾಗೇಪಲ್ಲಿ	ಸಿ.ಸಿ. 38/10	ಸಿ.ಸಿ. 251/10	ಸಹಾಯಕ ಸರ್ಕಾರಿ ಅಭಿಯೋಜಕರು, ಜೆ.ಎಂ.ಎಫ್.ಸಿ. ನ್ಯಾಯಾಲಯ, ಗುಡಿಬಂಡೆ
21.	1ನೇ ಅಪರ ಜೆ.ಎಂ.ಎಫ್.ಸಿ. ನ್ಯಾಯಾಲಯ, ಗುಲ್ಬರ್ಗಾ	ಸಿ.ಸಿ. 1740/09	ಸಿ.ಸಿ. 2564/09	ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರು, ಸಿ.ಜೆ.ಎಂ. ನ್ಯಾಯಾಲಯ, ಗುಲ್ಬರ್ಗಾ
22.	ಶೀಘ್ರ ವಿಲೇವಾರಿ ನ್ಯಾಯಾಲಯ, ಖಾನಾಪುರ	ಎಸ್.ಸಿ. 129/10	ಎಸ್.ಸಿ. 402/09	ಪ್ರಧಾನ ಸರ್ಕಾರಿ ಅಭಿಯೋಜಕರು, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಳಗಾವಿ
23.	1ನೇ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಲಯ, ಕುಮಟಾ	ಸಿ.ಸಿ. 97/09 1538/08	ಸಿ.ಸಿ. 96/09 1536/08	ಸಹಾಯಕ ಸರ್ಕಾರಿ ಅಭಿಯೋಜಕರು, ಸಿಜೆ (ಹಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಕುಮಟಾ
24.	10ನೇ ಎ.ಸಿ.ಎಂ.ಎಂ. ನ್ಯಾಯಾಲಯ, ಬೆಂಗಳೂರು ನಗರ	ಸಿ.ಸಿ. 22103/06	ಸಿ.ಸಿ. 22100/06	ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರು, 11ನೇ ಎ.ಸಿ.ಎಂ.ಎಂ. ನ್ಯಾಯಾಲಯ, ಬೆಂಗಳೂರು ನಗರ
25.	ಜೆ.ಎಂ.ಎಫ್.ಸಿ. ನ್ಯಾಯಾಲಯ, ಹಡಗಲಿ	ಸಿ.ಸಿ. 216/08	ಸಿ.ಸಿ. 181/08	ಸಹಾಯಕ ಸರ್ಕಾರಿ ಅಭಿಯೋಜಕರು, ಜೆ.ಎಂ.ಎಫ್.ಸಿ. ನ್ಯಾಯಾಲಯ, ಕೂಡ್ಲಿಗಿ
26.	ಜೆ.ಎಂ.ಎಫ್.ಸಿ. ನ್ಯಾಯಾಲಯ, ಹೊಳಲ್ಕೆರೆ	ಸಿ.ಸಿ. 407/09 920/09	ಸಿ.ಸಿ. 244/09 886/09	ಸಹಾಯಕ ಸರ್ಕಾರಿ ಅಭಿಯೋಜಕರು, ಜೆ.ಎಂ.ಎಫ್.ಸಿ. ನ್ಯಾಯಾಲಯ, ಮೊಳಕಾಲ್ಮೂರು

1	2	3	4	5
27.	1ನೇ ಅಪರ ಸತ್ರ ನ್ಯಾಯಾಲಯ, ಬಿಜಾಪುರ	ಎಸ್.ಸಿ. 145/10	ಎಸ್.ಸಿ. 92/10	ಪ್ರಧಾನ ಸರ್ಕಾರಿ ಅಭಿಯೋಜಕರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬಿಜಾಪುರ
28.	ಫಾಸ್ಟ್ ಟ್ರಾಕ್ ನ್ಯಾಯಾಲಯ, ಹಾವೇರಿ	ಎಸ್.ಸಿ. 70/10	ಎಸ್.ಸಿ. 80/10	ಸರ್ಕಾರಿ ಅಭಿಯೋಜಕರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಹಾವೇರಿ
29.	3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಬೆಳಗಾವಿ	ಸ್ಪೆಕೀಸ್ 38/09	ಎಸ್.ಸಿ. 265/10	6ನೇ ಅಪರ ಸರ್ಕಾರಿ ಅಭಿಯೋಜಕರು, ಬೆಳಗಾವಿ
		55/10	174/10	
30.	1ನೇ ಹೆಚ್ಚುವರಿ ಜೆ.ಎಂ.ಎಫ್.ಸಿ. ನ್ಯಾಯಾಲಯ, ಭದ್ರಾವತಿ	ಸಿ.ಸಿ. 1034/09	ಸಿ.ಸಿ. 3014/09	ಸಹಾಯಕ ಸರ್ಕಾರಿ ಅಭಿಯೋಜಕರು, 2ನೇ ಅಧಿಕ ಜೆ.ಎಂ.ಎಫ್.ಸಿ. ನ್ಯಾಯಾಲಯ, ಭದ್ರಾವತಿ
31.	ಜೆ.ಎಂ.ಎಫ್.ಸಿ. ನ್ಯಾಯಾಲಯ, ಜೇವರ್ಗಿ	ಸಿ.ಸಿ. 176/10	ಸಿ.ಸಿ. 151/10	ಸಹಾಯಕ ಸರ್ಕಾರಿ ಅಭಿಯೋಜಕರು, ಜೆ.ಎಂ.ಎಫ್.ಸಿ. ನ್ಯಾಯಾಲಯ, ಶಹಾಪುರ
		235/09	236/09	
32.	ಜೆ.ಎಂ.ಎಫ್.ಸಿ. ನ್ಯಾಯಾಲಯ, ಸಿದ್ದಾಪುರ	ಸಿ.ಸಿ. 140/10	ಸಿ.ಸಿ. 157/10	ಸಹಾಯಕ ಸರ್ಕಾರಿ ಅಭಿಯೋಜಕರು, ಪ್ರಧಾನ ಜೆ.ಎಂ.ಎಫ್.ಸಿ. ನ್ಯಾಯಾಲಯ, ಸಿರ್ಸಿ
33.	ಸಿಜೆ (ಕಿವಿ) ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ, ಗೌರಿಬಿದನೂರು	ಸಿ.ಸಿ. 280/10	ಸಿ.ಸಿ. 340/10	ಅಧಿಕ ಸಹಾಯಕ ಸರ್ಕಾರಿ ಅಭಿಯೋಜಕರು, ಅಧಿಕ ಜೆ.ಎಂ.ಎಫ್.ಸಿ. ನ್ಯಾಯಾಲಯ, ಗೌರಿಬಿದನೂರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ.ಸಿ.ಸಿದ್ದಪ್ಪ,

ಸರ್ಕಾರದ ಅಧೀನ ಕಾರ್ಯದರ್ಶಿ,

ಒಳಾಡಳಿತ ಇಲಾಖೆ.

(ಕಾ ಮತ್ತು ಸು ಕಾಫಿಮೋಸ ಮತ್ತು ಅಭಿಯೋಗ)

ಪಿ.ಆರ್. 226

### ಆರ್ಥಿಕ ಸಚಿವಾಲಯ

#### ಅಧಿಸೂಚನೆ

ಸಂಖ್ಯೆ: ಆಇ 284 ವಾತೆಸಿ 2010, ಬೆಂಗಳೂರು, ದಿನಾಂಕ: 29ನೇ ಜನವರಿ, 2011

ವಾಣಿಜ್ಯ ತೆರಿಗೆ ಇಲಾಖೆಯಲ್ಲಿ ವಾಣಿಜ್ಯ ತೆರಿಗೆ ಉಪ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿರುವ ಈ ಕೆಳಕಂಡ ಅಧಿಕಾರಿಗಳಿಗೆ ವೇತನ ಶ್ರೇಣಿ ರೂ.20025-525-22650-600-26250-675-28275ರಲ್ಲಿ ವಾಣಿಜ್ಯ ತೆರಿಗೆ ಜಂಟಿ ಆಯುಕ್ತರಾಗಿ ಸ್ಥಾನಪನ್ನು ಬಡ್ತಿ ನೀಡಿ, ಅವರ ಹೆಸರುಗಳ ಮುಂದೆ ಸೂಚಿಸಿರುವ ಹುದ್ದೆಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಲಾಗಿದೆ.

ಕ್ರ.ಸಂ.	ಅಧಿಕಾರಿಯ ಹೆಸರು ಮತ್ತು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಹುದ್ದೆ	ಬಡ್ತಿ ಮೇರೆಗೆ ಸ್ಥಳ ನಿಯುಕ್ತಿಗೊಳಿಸಿದ ಹುದ್ದೆ
1)	ಶ್ರೀ ಎಸ್.ಎ.ಮುಲ್ಲಾ ವಾಣಿಜ್ಯ ತೆರಿಗೆ ಉಪ ಆಯುಕ್ತರು ಋಣ ನಿರ್ವಹಣೆ-1, ಹುಬ್ಬಳ್ಳಿ, ಧಾರವಾಡ ವಿಭಾಗ	ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು (ಡಿ.ವಿ.ಓ.), ಗುಲ್ಬರ್ಗಾ (ಖಾಲಿ ಹುದ್ದೆ)
2)	ಶ್ರೀ ಚಂದ್ರಪ್ಪ ಹೆಚ್. ವಾಣಿಜ್ಯ ತೆರಿಗೆ ಉಪ ಆಯುಕ್ತರು (ಲೆಕ್ಕ ಪರಿಶೋಧನೆ), ದಾವಣಗೆರೆ	ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು (ಮನವಿಗಳು), ಶಿವಮೊಗ್ಗ (ಖಾಲಿ ಹುದ್ದೆ)
3)	ಶ್ರೀ ಬಿ. ಸಚ್ಚಿದಾನಂದ ವಾಣಿಜ್ಯ ತೆರಿಗೆ ಉಪ ಆಯುಕ್ತರು (ತನಿಖೆ), ಆಯುಕ್ತರ ಕಛೇರಿ, ಬೆಂಗಳೂರು	ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು (ಸಣ್ಣ ಕಾಯ್ದೆಗಳು), ಆಯುಕ್ತರ ಕಛೇರಿ, ಬೆಂಗಳೂರು. (ಖಾಲಿ ಹುದ್ದೆ)
4)	ಶ್ರೀ ಎಂ.ಎ. ಖಾಜಿ ವಾಣಿಜ್ಯ ತೆರಿಗೆ ಉಪ ಆಯುಕ್ತರು (ಶಿಸ್ತು ಕ್ರಮ), ಆಯುಕ್ತರ ಕಛೇರಿ, ಬೆಂಗಳೂರು	ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು (ಮನವಿಗಳು)-2, ಬೆಂಗಳೂರು (ಖಾಲಿ ಹುದ್ದೆ)

5)	ಹೆಚ್.ತಿಪ್ಪೇಸ್ವಾಮಿ ವಾಣಿಜ್ಯ ತೆರಿಗೆ ಉಪ ಆಯುಕ್ತರು, (ಲೆ.ಪ)-54, ಡಿ.ವಿ.ಓ-5, ಬೆಂಗಳೂರು	ವಾಣಿಜ್ಯ ತೆರಿಗೆ ಜಂಟಿ ಆಯುಕ್ತರು (ಡಿವಿಓ)-3, ಬೆಂಗಳೂರು (ಖಾಲಿ ಹುದ್ದೆ)
----	--	--

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಎಂ.ಆರ್.ಚಂದ್ರಶೇಖರಾರಾಧ್ಯ,  
ಪೀಠಾಧಿಕಾರಿ,

ಪಿ.ಆರ್. 228

ಆರ್ಥಿಕ ಇಲಾಖೆ (ವಾಣಿಜ್ಯ ತೆರಿಗೆ-2)

### ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಸಿಆಸುಇ 526 ಸಅಸೇ 2010, ಬೆಂಗಳೂರು, ದಿನಾಂಕ: 3ನೇ ಫೆಬ್ರವರಿ, 2011

ಅಧಿಸೂಚನೆ ಸಂಖ್ಯೆ: ಮಮಇ 145 ಎಸ್‌ಜೆಡಿ 2010, ದಿನಾಂಕ 30-08-2010ರಲ್ಲಿ ಶ್ರೀಮತಿ ಸಾವಿತ್ರಿ ಆರ್., ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ, ಉಪನಿರ್ದೇಶಕರ ಕಛೇರಿ, ಚಿಕ್ಕಮಗಳೂರು ಜಿಲ್ಲೆ ಇವರನ್ನು ಉಪವಿಶೇಷಾಧಿಕಾರಿ, ಕಾರ್ಮಿಕ ಇಲಾಖೆ (ಬಾಲ ಕಾರ್ಮಿಕ ಕೋಶ) ಶ್ರೀ ಇಬ್ರಾಹಿಂ ಗೋಸ್ವಾಡ - ಇವರ ವರ್ಗಾವಣೆಯಿಂದ ತೆರವಾಗುವ ಹುದ್ದೆಗೆ ನೇಮಿಸಲು ಇವರ ಸೇವೆಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ವಶಕ್ಕೆ ನೀಡಲಾಗಿದೆ. ಇದರನ್ವಯ ಶ್ರೀಮತಿ ಸಾವಿತ್ರಿ ಆರ್., ಉಪನಿರ್ದೇಶಕರು ಇವರನ್ನು ದಿನಾಂಕ 23-09-2010ರಿಂದ ಜಾರಿಗೆ ಬರುವಂತೆ ಉಪ ವಿಶೇಷಾಧಿಕಾರಿ, (ಬಾಲ ಕಾರ್ಮಿಕ ಕೋಶ), ಕಾರ್ಮಿಕ ಇಲಾಖೆ ಈ ಹುದ್ದೆಗೆ ಮರುಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಎ.ಆರ್. ವಿಜಯಾನಂದ ಶರ್ಮ,

ಸರ್ಕಾರದ ಅಧೀನ ಕಾರ್ಯದರ್ಶಿ,

ಪಿ.ಆರ್. 230

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸೇವೆಗಳು-3)

### ಶಿಕ್ಷಣ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಇಡಿ 22 ಡಿಜಿಡಿ 2011, ಬೆಂಗಳೂರು, ದಿನಾಂಕ: 31ನೇ ಜನವರಿ, 2011

ಪದವಿ ಪೂರ್ವ ಶಿಕ್ಷಣ ಇಲಾಖೆ / ವೃತ್ತಿ ಶಿಕ್ಷಣ ನಿರ್ದೇಶನಾಲಯ ಮತ್ತು ಲೋಕ ಶಿಕ್ಷಣ ನಿರ್ದೇಶನಾಲಯದ ಈ ಕೆಳಕಂಡ ಜಂಟಿ ನಿರ್ದೇಶಕರು 60 ವರ್ಷ ವಯೋಮಿತಿ ಪೂರೈಸಿ 2011ನೇ ಸಾಲಿನಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತರಾಗಲಿದ್ದು, ಅವರುಗಳ ಹೆಸರಿನ ಮುಂದೆ ತೋರಿಸಿರುವ ದಿನಾಂಕದಂದು ನಿವೃತ್ತಿ ಹೊಂದಲಿದ್ದಾರೆಂದು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು 1958ರ ನಿಯಮ-96(2) ರನ್ವಯ ಪ್ರಕಟಿಸಿದೆ.

ಕ್ರಮ ಸಂಖ್ಯೆ	ಅಧಿಕಾರಿಯ ಹೆಸರು ಮತ್ತು ಹುದ್ದೆ	ಜನ್ಮ ದಿನಾಂಕ	ನಿವೃತ್ತಿ ದಿನಾಂಕ
1.	ಶ್ರೀ ಡಿ. ಕರುಣಾಗರನ್, ಜಂಟಿ ನಿರ್ದೇಶಕರು, (ಪರೀಕ್ಷೆ), ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ, ಬೆಂಗಳೂರು.	28/02/1951	28/02/2011
2.	ಶ್ರೀ ರಾಮಚಂದ್ರ, ಜಂಟಿ ನಿರ್ದೇಶಕರು (ಆಡಳಿತ), ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ, ಬೆಂಗಳೂರು.	08/04/1951	30/04/2011
3.	ಶ್ರೀ ಕೆ.ಎಲ್. ಪೂಜಾರ್, ಜಂಟಿ ನಿರ್ದೇಶಕರು, ಲೋಕ ಶಿಕ್ಷಣ ನಿರ್ದೇಶನಾಲಯ, ಬೆಂಗಳೂರು.	01/06/1951	31/05/2011
4.	ಶ್ರೀ ಎಂ. ಕದಿರ್ ವೇಲು, ಜಂಟಿ ನಿರ್ದೇಶಕರು, ವೃತ್ತಿ ಶಿಕ್ಷಣ ನಿರ್ದೇಶನಾಲಯ, ಬೆಂಗಳೂರು.	11/08/1951	31/08/2011

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಎಸ್.ಹೆಚ್. ಕುರಿಯವರ್,

ಸರ್ಕಾರದ ಅಧೀನ ಕಾರ್ಯದರ್ಶಿ,

ಶಿಕ್ಷಣ ಇಲಾಖೆ (ಪದವಿ ಪೂರ್ವ)

ಪಿ.ಆರ್. 231

## ಕಾರ್ಮಿಕ ಸಚಿವಾಲಯ

## ಅಧಿಸೂಚನೆ

ಸಂಖ್ಯೆ: ಕಾಇ 23 ಎಲ್‌ಇಟಿ 2011, ಬೆಂಗಳೂರು, ದಿನಾಂಕ: 29ನೇ ಜನವರಿ, 2011

ಶ್ರೀ ಎನ್.ನಂಜುಂಡಪ್ಪ, ಉಪ ಕಾರ್ಮಿಕ ಆಯುಕ್ತರು, ಕಾರ್ಮಿಕ ಇಲಾಖೆ ಇವರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ವೇತನ ಶ್ರೇಣಿ ರೂ.20025-525-22650-600-26250-675-28275ರಲ್ಲಿ ಜಂಟಿ ಕಾರ್ಮಿಕ ಆಯುಕ್ತರ ಹುದ್ದೆಗೆ ಸ್ಥಾನಪನ್ನ ಮುಂಬಡ್ತಿ ನೀಡಲಾಗಿದೆ. ಮುಂಬಡ್ತಿ ಮೇರೆಗೆ ಒಂದು ದಿನದ ಮಟ್ಟಿಗೆ ಶ್ರೀ ಜೆ.ಟಿ. ಜಿಂಕಲಪ್ಪ, ಜಂಟಿ ಕಾರ್ಮಿಕ ಆಯುಕ್ತರು (ಕನಿಷ್ಠ ವೇತನ), ಇವರು ರಜೆಯ ಮೇಲೆ ತೆರಳಿರುವ ಹುದ್ದೆಯಲ್ಲಿ ನಿಯುಕ್ತಿಗೊಳಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಯು.ಎನ್. ನಾಗೇಂದ್ರ,

ಸರ್ಕಾರದ ಅಧೀನ ಕಾರ್ಯದರ್ಶಿ,

ಕಾರ್ಮಿಕ ಇಲಾಖೆ.

ಪಿ.ಆರ್. 232

## ಶಿಕ್ಷಣ ಸಚಿವಾಲಯ

## ಅಧಿಸೂಚನೆ

ಸಂಖ್ಯೆ: ಇಡಿ 22 ಡಿಜಿಡಿ 2011, ಬೆಂಗಳೂರು, ದಿನಾಂಕ: 31ನೇ ಜನವರಿ, 2011

ಪದವಿ ಪೂರ್ವ ಶಿಕ್ಷಣ ಇಲಾಖೆ ಮತ್ತು ವೃತ್ತಿ ಶಿಕ್ಷಣ ನಿರ್ದೇಶನಾಲಯದ ಈ ಕೆಳಕಂಡ ಉಪ ನಿರ್ದೇಶಕರುಗಳು 60 ವರ್ಷ ವಯೋಮಿತಿ ಪೂರೈಸಿ 2011ನೇ ಸಾಲಿನಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತರಾಗಲಿದ್ದು, ಅವರುಗಳ ಹೆಸರಿನ ಮುಂದೆ ತೋರಿಸಿರುವ ದಿನಾಂಕದಂದು ನಿವೃತ್ತಿ ಹೊಂದಲಿದ್ದಾರೆಂದು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು 1958ರ ನಿಯಮ-96(2) ರನ್ವಯ ಪ್ರಕಟಿಸಿದೆ.

ಕ್ರಮ ಸಂಖ್ಯೆ	ಅಧಿಕಾರಿಯ ಹೆಸರು ಮತ್ತು ಹುದ್ದೆ	ಜನ್ಮ ದಿನಾಂಕ	ನಿವೃತ್ತಿ ದಿನಾಂಕ
1.	ಶ್ರೀ ಕೆ. ರುದ್ರಪ್ಪ, ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಕಾರವಾರ, ಉತ್ತರ ಕನ್ನಡ ಜಿಲ್ಲೆ.	07/01/1951	31/01/2011
2.	ಶ್ರೀಮತಿ ಕೆ. ಚಂದ್ರಮ್ಮ, ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಮೈಸೂರು ಜಿಲ್ಲೆ, ಮೈಸೂರು.	16/03/1951	31/03/2011
3.	ಶ್ರೀ ಡಿ.ಬಿ. ದೊಡ್ಡಮನಿ, ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಕೊಪ್ಪಳ ಜಿಲ್ಲೆ, ಕೊಪ್ಪಳ.	01/05/1951	30/04/2011
4.	ಶ್ರೀ ವಿ.ಎ. ನಲೋಖಂಡೆ, ಉಪ ನಿರ್ದೇಶಕರು, ಜಿಲ್ಲಾ ತರಬೇತಿ ಸಂಸ್ಥೆ, ಬೆಳಗಾವಿ ಜಿಲ್ಲೆ, ಬೆಳಗಾವಿ.	05/05/1951	31/05/2011
5.	ಶ್ರೀ ಸಿ.ಆರ್. ನಡುವಿನಮನಿ, ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಬಿಜಾಪುರ ಜಿಲ್ಲೆ. ಬಿಜಾಪುರ.	01/07/1951	30/06/2011
6.	ಶ್ರೀ ಎ.ಕೆ. ನಾಗೇಂದ್ರಪ್ಪ, ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ.	14/09/1951	30/09/2011
7.	ಶ್ರೀ ಟಿ.ಡಿ. ನಾಗರಾಜು, ಉಪ ನಿರ್ದೇಶಕರು, ವೃತ್ತಿ ಶಿಕ್ಷಣ ನಿರ್ದೇಶನಾಲಯ, ಮಲ್ಲೇಶ್ವರಂ, ಬೆಂಗಳೂರು	18/09/1951	30/09/2011
8.	ಶ್ರೀ ಪಿ. ನಂಜುಂಡಮೂರ್ತಿ, ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ.	29/11/1951	30/11/2011
9.	ಶ್ರೀ ಆರ್. ಮಹದೇವಪ್ಪ, ಉಪ ನಿರ್ದೇಶಕರು (ಆಡಳಿತ), ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ, ಮಲ್ಲೇಶ್ವರಂ, ಬೆಂಗಳೂರು.	30/12/1951	31/12/2011

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಎಸ್.ಹೆಚ್. ಕುರಿಯವರ್,

ಸರ್ಕಾರದ ಅಧೀನ ಕಾರ್ಯದರ್ಶಿ,

ಶಿಕ್ಷಣ ಇಲಾಖೆ (ಪದವಿ ಪೂರ್ವ)

ಪಿ.ಆರ್. 233

## PERSONNEL AND ADMINISTRATIVE REFORMS SECRETARIAT

## NOTIFICATION

No. DPAR 11 SPS 2011, Bangalore, Dated 5th February, 2011

Shri. Mohamed Wazir Ahmed, IPS (KN-90), Inspector General of Police, Directorate of Civil Rights & Enforcement Bangalore is transferred with immediate effect and his services are placed at the disposal of Law, Justice & Human Rights Department until further orders for being posted as Inspector General of Police, Karnataka State Human Rights Commission, Bangalore, relieving Shri N.S.Megharikh, IPS, of additional charge.

By Order and in the Name of the Governor of Karnataka,

**ASHOK P. ATRE,**Under Secretary to Government,  
DP & AR (Services-4)

P.R. 234

## ಒಳಾಡಳಿತ ಸಚಿವಾಲಯ

## ಅಧಿಸೂಚನೆ

ಸಂಖ್ಯೆ: ಒಇ 203 ಪೊಪೆಸೆ 2010, ಬೆಂಗಳೂರು, ದಿನಾಂಕ: 05ನೇ ಫೆಬ್ರವರಿ, 2011

ಶ್ರೀ ಆರ್. ಶ್ರೀಕುಮಾರ್, ನಿರ್ದೇಶಕರು, ಕರ್ನಾಟಕ ರಾಜ್ಯ ಪೊಲೀಸ್ ಗೃಹ ನಿರ್ಮಾಣ ನಿಗಮ ನಿಯಮಿತ, ಇವರು ಇ-ಮೇಲ್ ಮುಖಾಂತರ ದಿನಾಂಕ: 07-09-2010ರಂದು ನಿಗಮದ ನಿರ್ದೇಶಕರ ಹುದ್ದೆಗೆ ರಾಜೀನಾಮೆಯನ್ನು ನೀಡಿದ್ದು, ಅದನ್ನು ಅಂಗೀಕರಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಟಿ.ಎನ್. ರವಿಪ್ರಕಾಶ್,

ಸರ್ಕಾರದ ಅಧೀನ ಕಾರ್ಯದರ್ಶಿ,

ಒಳಾಡಳಿತ ಇಲಾಖೆ (ಪೊಲೀಸ್ ಸೇವೆಗಳು)

ಪಿ.ಆರ್. 235

## PERSONNEL AND ADMINISTRATIVE REFORMS SECRETARIAT

## NOTIFICATION

No. DPAR 40 SAS 2011, Bangalore, Dated 5th February, 2011

The services of **Sri M.K.Baladevakrishna, IAS, (KN 98), waiting for posting** are placed at the disposal of Commerce & Industries Department with immediate effect and until further orders for being posted as **Managing Director, Karnataka Soaps and Detergents Ltd., Bangalore**, in the existing vacancy.

By Order and in the Name of the Governor of Karnataka,

**ASHOK P. ATRE,**Under Secretary to Government,  
DP & AR (Services-1)

P.R. 236

## ಶಿಕ್ಷಣ ಸಚಿವಾಲಯ

## ಅಧಿಸೂಚನೆ

ಸಂಖ್ಯೆ:ಇಡಿ 22 ಡಿಜಿಡಿ 2011, ಬೆಂಗಳೂರು, ದಿನಾಂಕ: 31ನೇ ಜನವರಿ, 2011

ಪದವಿ ಪೂರ್ವ ಶಿಕ್ಷಣ ಇಲಾಖೆಯ, ಈ ಕೆಳಕಂಡ ಪ್ರಾಂಶುಪಾಲರು/ಸಹಾಯಕ ನಿರ್ದೇಶಕರು 60 ವರ್ಷ ವಯೋಮಿತಿ ಪೂರೈಸಿ 2011ನೇ ಸಾಲಿನಲ್ಲಿ ಸರ್ಕಾರಿ ಸೇವೆಯಿಂದ ನಿವೃತ್ತರಾಗಲಿದ್ದು, ಅವರುಗಳ ಹೆಸರಿನ ಮುಂದೆ ತೋರಿಸಿರುವ ದಿನಾಂಕದಂದು ನಿವೃತ್ತಿ ಹೊಂದಲಿದ್ದಾರೆಂದು ಕರ್ನಾಟಕ ನಾಗರಿಕ ಸೇವಾ ನಿಯಮಾವಳಿಗಳು 1958ರ ನಿಯಮ-96(2)ರನ್ವಯ ಪ್ರಕಟಿಸಿದೆ.

ಕ್ರ.ಸಂ.	ಅಧಿಕಾರಿಯ ಹೆಸರು ಮತ್ತು ಹುದ್ದೆ	ಜನ್ಮ ದಿನಾಂಕ	ನಿವೃತ್ತಿ ದಿನಾಂಕ
1.	ಶ್ರೀ ಎನ್. ಲಿಂಗೇಗೌಡ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಬೆಳ್ಳೆಣ್ಣು, ಕಾರ್ಕಳ ತಾಲ್ಲೂಕು, ಉಡುಪಿ ಜಿಲ್ಲೆ	28-01-1951	31-01-2011
2.	ಶ್ರೀ ಕೆ.ವಿ. ನಂದ್ಯಪ್ಪ, ಪ್ರಾಂಶುಪಾಲರು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ನ್ಯೂ ಟೌನ್, ಭದ್ರಾವತಿ, ಶಿವಮೊಗ್ಗ ಜಿಲ್ಲೆ.	18-01-1951	31-01-2011
3.	ಶ್ರೀ ಟಿ.ಆರ್. ಸಿದ್ದಪ್ಪ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಹೆಬ್ಬಾಳು, ಕೆ.ಆರ್.ನಗರ ತಾಲ್ಲೂಕು, ಮೈಸೂರು ಜಿಲ್ಲೆ.	03-01-1951	31-01-2011
4.	ಶ್ರೀ ಕೆ.ಸಿ. ಗಣೇಶ್, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಬೆಳ್ಳಾರೆ, ಸುಳ್ಳಾ ತಾಲ್ಲೂಕು, ಮಂಗಳೂರು, ದಕ್ಷಿಣ ಕನ್ನಡ ಜಿಲ್ಲೆ.	10-01-1951	31-01-2011

ಕ್ರ.ಸಂ.	ಅಧಿಕಾರಿಯ ಹೆಸರು ಮತ್ತು ಹುದ್ದೆ	ಜನ್ಮ ದಿನಾಂಕ	ನಿವೃತ್ತಿ ದಿನಾಂಕ
5.	ಶ್ರೀ ಜಿ. ಜಯರಾಂ, ಪ್ರಾಂಶುಪಾಲರು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಕಡೂರು, ಚಿಕ್ಕಮಗಳೂರು ಜಿಲ್ಲೆ.	30-01-1951	31-01-2011
6.	ಶ್ರೀ ಎಂ. ಪುಟ್ಟಬಸವೇಗೌಡ, ಪ್ರಾಂಶುಪಾಲರು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಹುಣಸೂರು, ಮೈಸೂರು ಜಿಲ್ಲೆ.	08-02-1951	28-02-2011
7.	ಶ್ರೀ ಎಂ.ಆರ್. ಬಿರಾಜದಾರ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಉಜಳಂಬಾ, ಬಸವಕಲ್ಯಾಣ ತಾಲ್ಲೂಕು, ಬೀದರ್ ಜಿಲ್ಲೆ.	08-02-1951	28-02-2011
8.	ಶ್ರೀ ಎಂ. ಸುರೇಶ್, ಪ್ರಾಂಶುಪಾಲರು, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಚಾಮರಾಜನಗರ.	10-02-1951	28-02-2011
9.	ಶ್ರೀ ಬಿ.ಆರ್. ಮಹೇಶ್ ಚಂದ್ರ, ಪ್ರಾಂಶುಪಾಲರು, ಕೆ.ಎಲ್.ಕೆ. ಸರ್ಕಾರಿ ಪದವಿ ಪೂರ್ವ ಕಾಲೇಜು, ಬೀರೂರು, ಕಡೂರು ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ.	24-02-1951	28-02-2011
10.	ಶ್ರೀ ಎಂ. ಜಯಪ್ಪ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ತಳಗವಾಡಿ, ಮಳವಳ್ಳಿ ತಾಲ್ಲೂಕು, ಮಂಡ್ಯ ಜಿಲ್ಲೆ.	30-03-1951	31-03-2011
11.	ಶ್ರೀ ಹೆಚ್.ಎಸ್. ಪುಟ್ಟಸೋಮಪ್ಪ, ಪ್ರಾಂಶುಪಾಲರು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಹೊಳೆನರಸೀಪುರ ತಾಲ್ಲೂಕು, ಹಾಸನ ಜಿಲ್ಲೆ.	17-03-1951	31-03-2011
12.	ಶ್ರೀ ಎಸ್.ಹೆಚ್. ಗೌಡರ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಇಲಕಲ್ಲ, ಬಾಗಲಕೋಟೆ ಜಿಲ್ಲೆ.	01-04-1951	31-03-2011
13.	ಶ್ರೀ ಎಸ್. ಬಸವರಾಜ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಸಿರಗುಪ್ಪ, ಬಳ್ಳಾರಿ ಜಿಲ್ಲೆ.	01-04-1951	31-03-2011
14.	ಶ್ರೀ ಹೆಚ್. ಭುವನೇಶ್ವರ್, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ತಾವರೆಕೆರೆ, ಚನ್ನಗಿರಿ ತಾಲ್ಲೂಕು, ದಾವಣಗೆರೆ ಜಿಲ್ಲೆ.	03-03-1951	31-03-2011
15.	ಶ್ರೀಮತಿ ಜಿ. ಸುಧಾಮಣಿ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಕಂಚಿಕೆರೆ, ಹರಪ್ಪನಹಳ್ಳಿ ತಾಲ್ಲೂಕು, ದಾವಣಗೆರೆ ಜಿಲ್ಲೆ.	12-03-1951	31-03-2011
16.	ಶ್ರೀ ಸಿ.ರಾಮೇಗೌಡ, ಪ್ರಾಂಶುಪಾಲರು, ದೇವರಾಜ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವರಾಜ ಮೊಹಲ್ಲಾ, ಮೈಸೂರು.	14-03-1951	31-03-2011
17.	ಶ್ರೀ ವಿ. ನರಸಿಂಹವರ್ಮ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಬಿಳಿಯೂರುಕಟ್ಟೆ, ಪುತ್ತೂರು ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ.	25-03-1951	31-03-2011
18.	ಶ್ರೀ ವಿ. ಜೋಶಿ ಲಕ್ಷ್ಮಣ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಹಲಗೇರಿ, ಕೊಪ್ಪಳ ಜಿಲ್ಲೆ.	07-03-1951	31-03-2011
19.	ಶ್ರೀ ಎಂ.ವಿ. ಮುದ್ದಣ್ಣ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಕಾತ್ರಿಕೆಹಾಳ್, ತೀರ್ಥಪುರ, ಚಿಕ್ಕನಾಯಕನಹಳ್ಳಿ ತಾಲ್ಲೂಕು, ತುಮಕೂರು ಜಿಲ್ಲೆ.	23-03-1951	31-03-2011
20.	ಶ್ರೀಮತಿ ಫಾತಿಮಾ ಪ್ರೇಮಲತಾ, ಸಹಾಯಕ ನಿರ್ದೇಶಕರು, ವೃತ್ತಿ ಶಿಕ್ಷಣ ನಿರ್ದೇಶನಾಲಯ, 18ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು.	09-03-1951	31-03-2011
21.	ಶ್ರೀಮತಿ ಕೆ. ಕೃಷ್ಣಕುಮಾರಿ, ಸಹಾಯಕ ನಿರ್ದೇಶಕರು, ವೃತ್ತಿ ಶಿಕ್ಷಣ ನಿರ್ದೇಶನಾಲಯ, 18ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು.	06-04-1951	30-04-2011
22.	ಶ್ರೀ ಜಿ.ಎಸ್. ಹಿರೇಮಠ್, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಕೂಡಿಗೆ, ಬಸವನಬಾಗೇವಾಡಿ ತಾಲ್ಲೂಕು, ಬಿಜಾಪುರ ಜಿಲ್ಲೆ.	07-04-1951	30-04-2011
23.	ಶ್ರೀಮತಿ ಕೆ.ಎಸ್. ಸೀತಮ್ಮ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಬೈರಮಂಗಲ, ಬಿಡದಿ ಹೋಬಳಿ, ರಾಮನಗರ ಜಿಲ್ಲೆ.	09-04-1951	30-04-2011
24.	ಶ್ರೀ ಪಡಗಿ ಗುರುನಾಥ, ಪ್ರಾಂಶುಪಾಲರು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಬೀದರ್.	05-04-1951	30-04-2011

ಕ್ರ.ಸಂ.	ಅಧಿಕಾರಿಯ ಹೆಸರು ಮತ್ತು ಹುದ್ದೆ	ಜನ್ಮ ದಿನಾಂಕ	ನಿವೃತ್ತಿ ದಿನಾಂಕ
25.	ಶ್ರೀಮತಿ ಹೆಚ್.ಎಲ್. ಸೌಭಾಗ್ಯದೇವಿ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಗುಳಿಗೇನಹಳ್ಳಿ, ಸಿರಾ ತಾಲ್ಲೂಕು, ತುಮಕೂರು ಜಿಲ್ಲೆ.	05-04-1951	30-04-2011
26.	ಶ್ರೀಮತಿ ಹೆಚ್. ರೆಹನಾ ಬೇಗಂ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಲಕ್ಕನಹಳ್ಳಿ, ಸಿರಾ ತಾಲ್ಲೂಕು, ತುಮಕೂರು ಜಿಲ್ಲೆ	01-05-1951	30-04-2011
27.	ಶ್ರೀ ಜಿ.ಹೆಚ್. ಕೆರೂರು, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಲಂಕೇಶ್ವರ, ಶಿರಹಟ್ಟಿ ತಾಲ್ಲೂಕು, ಗದಗ ಜಿಲ್ಲೆ.	03-04-1951	30-04-2011
28.	ಶ್ರೀ ಎಸ್. ಬಸವರಾಜಪ್ಪ, ಪ್ರಾಂಶುಪಾಲರು, ಮೊರಾರ್ಜಿ ದೇಸಾಯಿ ಸರ್ಕಾರಿ ಪದವಿ ಪೂರ್ವ ಕಾಲೇಜು, ದಾವಣಗೆರೆ.	23-04-1951	30-04-2011
29.	ಶ್ರೀ ಜಿ. ರುದ್ರಸ್ವಾಮಿ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಕೊಡಗನೂರು, ದಾವಣಗೆರೆ ಜಿಲ್ಲೆ	29-05-1951	31-05-2011
30.	ಶ್ರೀ ಐ.ಎಂ. ನಿಂಬಾಳಕರ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಕಗ್ಗೋಡ, ವಿಜಾಪುರ ಜಿಲ್ಲೆ	01-06-1951	31-05-2011
31.	ಶ್ರೀ ಕ್ಯೂ ಎಸ್. ಸೈಯದ್, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ದೊಡ್ಡವಾಡ, ಬೈಲಹೊಂಗಲ ತಾಲ್ಲೂಕು, ಬೆಳಗಾವಿ ಜಿಲ್ಲೆ.	30-5-1951	31-05-2011
32.	ಶ್ರೀ ವಿ.ಸಿ. ರಾಮದುರ್ಗ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಬೈಲವಾಡ, ಬೈಲಹೊಂಗಲ ತಾಲ್ಲೂಕು, ಬೆಳಗಾವಿ ಜಿಲ್ಲೆ.	01-06-1951	31-05-2011
33.	ಶ್ರೀಮತಿ ಸೀತಮ್ಮ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಟಿ. ನರಸೀಪುರ ತಾಲ್ಲೂಕು, ಮೈಸೂರು ಜಿಲ್ಲೆ	02-05-1951	31-05-2011
34.	ಶ್ರೀ ಎನ್.ಕೆ. ಪ್ರಸನ್ನ ನಾಯಕಿ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ನಾಗಮಂಗಲ, ಮಂಡ್ಯ ಜಿಲ್ಲೆ	24-05-1951	31-05-2011
35.	ಶ್ರೀ ಎ.ಬಿ. ಪಾಟೀಲ್, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಸಂತೇಬೆನ್ನೂರು, ದಾವಣಗೆರೆ.	01-06-1951	31-05-2011
36.	ಶ್ರೀ ಶಿವೇಗೌಡ, ಪ್ರಾಂಶುಪಾಲರು, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಹಾಸನ	06-05-1951	31-05-2011
37.	ಶ್ರೀ ಎಸ್. ಹಾಲೇಶಪ್ಪ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ತ್ಯಾವಣಿಗೆ, ದಾವಣಗೆರೆ	14-05-1951	31-05-2011
38.	ಶ್ರೀ ಎಸ್.ಡಿ. ಪಾಟೀಲ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಸೊಳೇಬಾವಿ, ಹುನಗುಂದ ತಾಲ್ಲೂಕು, ಬಾಗಲಕೋಟೆ ಜಿಲ್ಲೆ.	01-06-1951	31-05-2011
39.	ಶ್ರೀ ಎನ್.ಜಿ. ವಾರಿ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಬೀಳಗಿ, ಬಾಗಲಕೋಟೆ ಜಿಲ್ಲೆ	01-06-1951	31-05-2011
40.	ಶ್ರೀ ಪಿ.ಕೆ. ಗದಗ್, ಪ್ರಾಂಶುಪಾಲರು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಚಿತ್ರದುರ್ಗ	10-05-1951	31-05-2011
41.	ಶ್ರೀ ಎನ್.ಎಸ್. ಶಿರೋಳ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ನವಲೂರು, ಧಾರವಾಡ ಜಿಲ್ಲೆ.	01-06-1951	31-05-2011
42.	ಶ್ರೀ ಎಸ್.ಎಂ. ಚನ್ನಬಸಪ್ಪ, ಪ್ರಾಂಶುಪಾಲರು, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು, ಅರಸೀಕೆರೆ, ಹಾಸನ ಜಿಲ್ಲೆ.	04-06-1951	30-06-2011
43.	ಶ್ರೀ ಎಸ್.ಹೆಚ್. ಶ್ರೀನಿವಾಸ್, ಪ್ರಾಂಶುಪಾಲರು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ವಾಣಿವಿಲಾಸ, ಹಾಸನ	30-06-1951	30-06-2011
44.	ಶ್ರೀ ಕೆ.ಆರ್. ಮರುಡಪ್ಪ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಕೋಟಗುಡ್ಡ, ಪಾವಗಡ ತಾಲ್ಲೂಕು, ತುಮಕೂರು ಜಿಲ್ಲೆ.	03-06-1951	30-06-2011
45.	ಶ್ರೀಮತಿ ಕೆ. ಉಮಾದೇವಿ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ದೇವಲಾಪುರ, ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.	25-06-1951	30-06-2011



ಕ್ರ.ಸಂ.	ಅಧಿಕಾರಿಯ ಹೆಸರು ಮತ್ತು ಹುದ್ದೆ	ಜನ್ಮ ದಿನಾಂಕ	ನಿವೃತ್ತಿ ದಿನಾಂಕ
46.	ಶ್ರೀ ಎ.ಎಸ್. ಕಂಚಾಣಿ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ರಘುಳಕಿ, ಇಂಡಿ ತಾಲ್ಲೂಕು, ಬಿಜಾಪುರ ಜಿಲ್ಲೆ	21-06-1951	30-06-2011
47.	ಶ್ರೀ ಜವರೇಗೌಡ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, (ಮಾಜಿ ಪುರಸಭೆ) ಮಂಡ್ಯ	10-06-1951	30-06-2011
48.	ಶ್ರೀ ಬಿ. ವೀರಾಚಾರ್, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಾಳೂರು, ತೀರ್ಥಹಳ್ಳಿ ತಾಲ್ಲೂಕು, ಶಿವಮೊಗ್ಗ ಜಿಲ್ಲೆ.	01-07-1951	30-06-2011
49.	ಶ್ರೀ ಎಸ್. ಬಸವರಾಜೇಗೌಡ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ದೊಡ್ಡಮೇಟಕುರ್ಕೆ, ಅರಸೀಕೆರೆ ತಾಲ್ಲೂಕು, ಹಾಸನ ಜಿಲ್ಲೆ	05-07-1951	31-07-2011
50.	ಶ್ರೀ ಕೆ.ಎಸ್. ರಮೇಶ್, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಸಚಿಪಮೂಡ, ಭಂಟ್ವಾಳ ತಾಲ್ಲೂಕು, ದಕ್ಷಿಣ ಕನ್ನಡ ಜಿಲ್ಲೆ.	22-07-1951	31-07-2011
51.	ಶ್ರೀ ಎಸ್. ಹಸನ್, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಭಾಲ್ಕಿ, ಬೀದರ್ ಜಿಲ್ಲೆ	17-07-1951	31-07-2011
52.	ಶ್ರೀಮತಿ ಪ್ರಭಾವತಿ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಯಲ್ಲಾಪುರ, ತುಮಕೂರು ಜಿಲ್ಲೆ	21-07-1951	31-07-2011
53.	ಶ್ರೀ ಜಯಂತ ಜೆ. ಜಾದವ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಮಜಲಟ್ಟಿ, ಚಿಕ್ಕೋಡಿ ತಾಲ್ಲೂಕು, ಬೆಳಗಾವಿ ಜಿಲ್ಲೆ.	25-07-1951	31-07-2011
54.	ಶ್ರೀ ಉಮೇಶ್, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಬಸವನಹಳ್ಳಿ, ಚಿಕ್ಕಮಗಳೂರು ಜಿಲ್ಲೆ.	24-08-1951	31-08-2011
55.	ಶ್ರೀ ಶಾಂತವೀರಪ್ಪ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಹಾರನಹಳ್ಳಿ, ಅರಸೀಕೆರೆ ತಾಲ್ಲೂಕು, ಹಾಸನ ಜಿಲ್ಲೆ.	28-08-1951	31-08-2011
56.	ಶ್ರೀ ಜಿ.ಎಂ. ಹಿರೇಮಠ್, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಸಜ್ಜಲಗುಡ್ಡ, ಲಿಂಗಸಗೂರು ತಾಲ್ಲೂಕು, ರಾಯಚೂರು ಜಿಲ್ಲೆ.	14-08-1951	31-08-2011
57.	ಶ್ರೀ ಜೆ.ಎಲ್. ಬಸ್ವಾ, ಪ್ರಾಂಶುಪಾಲರು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಇಲಕಲ್ಲ, ಬಾಗಲಕೋಟೆ ಜಿಲ್ಲೆ.	18-08-1951	31-08-2011
58.	ಶ್ರೀ ಬಿ. ನಾಗೇಶ್‌ರಾವ್, ಪ್ರಾಂಶುಪಾಲರು, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜು, ಸಾಗರ, ಶಿವಮೊಗ್ಗ ಜಿಲ್ಲೆ.	24-08-1951	31-08-2011
59.	ಶ್ರೀ ಜಿ. ಗೋವಿಂದಯ್ಯ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ನಾಗಸಂದ್ರ, ಕುಣಿಗಲ್ ತಾಲ್ಲೂಕು, ತುಮಕೂರು ಜಿಲ್ಲೆ	15-08-1951	31-08-2011
60.	ಶ್ರೀ ವೈ.ಎಸ್. ಮಹೇಶ್ವರಪ್ಪ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಲಕ್ಷ್ಮೀಪುರ, ವೀರಗೌಡನದೊಡ್ಡಿ, ರಾಮನಗರ ಜಿಲ್ಲೆ.	17-08-1951	31-08-2011
61.	ಶ್ರೀ ಮರಿಸ್ವಾಮಿಗೌಡ, ಸಹಾಯಕ ನಿರ್ದೇಶಕರು, ಲೋಕ ಶಿಕ್ಷಣ ನಿರ್ದೇಶನಾಲಯ, ಮಲ್ಲೇಶ್ವರಂ, ಬೆಂಗಳೂರು.	10-09-1951	30-09-2011
62.	ಶ್ರೀ ಹೆಚ್.ಎಸ್. ಶಂಕರ ರೆಡ್ಡಿ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಕೋಟಾಲದಿಣ್ಣೆ, ಗೌರಿಬಿದನೂರು ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ	25-09-1951	30-09-2011
63.	ಶ್ರೀ ಎಲ್. ಪುಟ್ಟ ಕರಿಯಪ್ಪ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಕಡೂರು, ಚಿಕ್ಕಮಗಳೂರು ಜಿಲ್ಲೆ	20-09-1951	30-09-2011
64.	ಶ್ರೀ ಎಸ್.ಎಸ್. ದುದುಗಿ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಕುರುಗೋಡು, ಬಳ್ಳಾರಿ ಜಿಲ್ಲೆ.	12-09-1951	30-09-2011
65.	ಡಾ   ನರಹರಿ ಎಂ.ಹೆಚ್., ಪ್ರಾಂಶುಪಾಲರು, ಬಾಲಕಿಯರ (ವಿಭಜಿತ) ಸರ್ಕಾರಿ ಪದವಿ ಪೂರ್ವ ಕಾಲೇಜು, ಗಂಧದಕೋರಿ ಆವರಣ, ಆರ್.ಸಿ. ರಸ್ತೆ, ಹಾಸನ	14-10-1951	31-10-2011
66.	ಶ್ರೀ ಹೆಚ್.ಎಂ. ಶಿವಪ್ಪ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಕ್ಕವಾಡ, ದಾವಣಗೆರೆ ಜಿಲ್ಲೆ	12-10-1951	31-10-2011

ಕ್ರ.ಸಂ.	ಅಧಿಕಾರಿಯ ಹೆಸರು ಮತ್ತು ಹುದ್ದೆ	ಜನ್ಮ ದಿನಾಂಕ	ನಿವೃತ್ತಿ ದಿನಾಂಕ
67.	ಶ್ರೀಮತಿ ವಿ.ಟಿ. ನಳಿನಾ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಯಲಹಂಕ, ಬೆಂಗಳೂರು ಉತ್ತರ ಜಿಲ್ಲೆ.	18-10-1951	31-10-2011
68.	ಶ್ರೀ ಗೋಪಾಲಕೃಷ್ಣ ಆರ್ ನಾಯಕ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಹಿಲ್ಲೂರು, ಅಂಕೋಲ ತಾಲ್ಲೂಕು, ಕಾರವಾರ ಜಿಲ್ಲೆ.	13-10-1951	31-10-2011
69.	ಶ್ರೀ ಎಂ.ಎಸ್. ವೆಂಕಟೇಶ್, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ನಲಿಹುಡಿಕೇರಿ, ಸೋಮವಾರಪೇಟೆ ತಾಲ್ಲೂಕು, ಕೊಡಗು ಜಿಲ್ಲೆ.	13-10-1951	31-10-2011
70.	ಶ್ರೀ ಬಿ. ದೇವರಾಜು, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಮೂಗೂರು, ಟಿ.ನರಸೀಪುರ ತಾಲ್ಲೂಕು, ಮೈಸೂರು ಜಿಲ್ಲೆ.	10-10-1951	31-10-2011
71.	ಶ್ರೀ ಕೆ. ಚಿಕ್ಕನಂಜಪ್ಪ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಚಿಕ್ಕಾಂಶಿ ಹೊಸೂರು, ಹಾವೇರಿ ಜಿಲ್ಲೆ	14-10-1951	31-10-2011
72.	ಶ್ರೀ ಮುನಿಯಪ್ಪ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಚೋಡನಕುಪ್ಪೆ, ಕುಣಿಗಲ್ ತಾಲ್ಲೂಕು, ತುಮಕೂರು ಜಿಲ್ಲೆ.	08-10-1951	31-10-2011
73.	ಶ್ರೀಮತಿ ಎಸ್. ಚಂದ್ರಿಕಾ, ಪ್ರಾಂಶುಪಾಲರು, ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜು, ಹೊಸಕೋಟೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ	11-11-1951	30-11-2011
74.	ಶ್ರೀ ಎಂ.ಕೆ. ಕೊಪ್ಪರ, ಪ್ರಾಂಶುಪಾಲರು, ಮಜೇದ ಸರ್ಕಾರಿ ಪದವಿ ಪೂರ್ವ ಕಾಲೇಜು, ಸವಣೂರು, ಹಾವೇರಿ ಜಿಲ್ಲೆ	02-11-1951	30-11-2011
75.	ಶ್ರೀ ಕೃಷ್ಣರಾವ್ ಎನ್. ಕುಲಕರ್ಣಿ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಜೇವರ್ಗಿ, ಗುಲ್ಬರ್ಗಾ ಜಿಲ್ಲೆ	28-11-1951	30-11-2011
76.	ಶ್ರೀ ಜಾವೀದ ಮೆಹಬೂಬ ಪಾಷ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಮುಳವಾಡ, ಬಸವನ ಬಾಗೇವಾಡಿ ತಾಲ್ಲೂಕು, ಬಿಜಾಪುರ ಜಿಲ್ಲೆ.	01-01-1952	31-12-2011

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಎಸ್.ಹೆಚ್. ಕುರಿಯವರ್,

ಸರ್ಕಾರದ ಅಧೀನ ಕಾರ್ಯದರ್ಶಿ,

ಶಿಕ್ಷಣ ಇಲಾಖೆ (ಪದವಿ ಪೂರ್ವ)

ಪಿ.ಆರ್. 237

#### ಯುವಜನ ಸೇವಾ ಸಚಿವಾಲಯ

##### ಅಧಿಸೂಚನೆ

**ಸಂಖ್ಯೆ: ಯುಸೇಇ 308 ಯುಸೇಕ್ರೆ 2010, ಬೆಂಗಳೂರು, ದಿನಾಂಕ: 3ನೇ ಫೆಬ್ರವರಿ, 2011**

ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕ್ಯಾಡೆಮಿ ನಿಯಮಗಳು 1989ರ ನಿಯಮ 12ರನ್ವಯ ಶ್ರೀ ವೈ.ಆರ್.ಕಾಂತರಾಜೇಂದ್ರ, ಜಂಟಿ ನಿರ್ದೇಶಕರು, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಇವರನ್ನು ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕ್ಯಾಡೆಮಿ, ಬೆಂಗಳೂರು ಇದರ ನಿರ್ದೇಶಕರನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಮೂಲಕ ನೇಮಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಎಂ.ಎಸ್.ಶಿವರಾಮ್,

ಸರ್ಕಾರದ ಅಧೀನ ಕಾರ್ಯದರ್ಶಿ,

ಯುವಜನ ಸೇವಾ ಇಲಾಖೆ.

ಪಿ.ಆರ್. 238

#### ಒಳಾಡಳಿತ ಸಚಿವಾಲಯ

##### ಅಧಿಸೂಚನೆ

**ಸಂಖ್ಯೆ: ಒಇ 9 ಪೊಸಿಲಿ 2011, ಬೆಂಗಳೂರು, ದಿನಾಂಕ: 04ನೇ ಫೆಬ್ರವರಿ, 2011**

ರಾಜ್ಯ ಪೊಲೀಸ್ ಇಲಾಖೆಯ ಈ ಕೆಳಕಂಡ ಪ್ರಧಾನ ಆಡಳಿತಾಧಿಕಾರಿ/ ಆಡಳಿತಾಧಿಕಾರಿಗಳು 2011ನೇ ಸಾಲಿನಲ್ಲಿ ಅವರ ಹೆಸರುಗಳ ಮುಂದೆ ನಮೂದಿಸಿರುವ ದಿನಾಂಕಗಳಂದು 60 ವರ್ಷಗಳ ವಯೋಮಿತಿಯನ್ನು ಪೂರ್ಣಗೊಳಿಸಲಿದ್ದು, ಸರ್ಕಾರಿ ಸೇವೆಯಿಂದ ವಯೋ ನಿವೃತ್ತಿಯನ್ನು ಹೊಂದಲಿದ್ದಾರೆ.

ಕ್ರಮ ಸಂಖ್ಯೆ	ಅಧಿಕಾರಿಗಳ ಹೆಸರು, ಪದನಾಮ ಮತ್ತು ಕಾರ್ಯನಿರ್ವಹಿಸುತ್ತಿರುವ ಸ್ಥಳ ಶ್ರೀಯುತರು:	ಜನ್ಮ ದಿನಾಂಕ	ವಯೋ ನಿವೃತ್ತಿ ಹೊಂದಿರುವ ದಿನಾಂಕ
1.	ಮುದ್ದುವೀರಯ್ಯ, ಪ್ರಧಾನ ಆಡಳಿತಾಧಿಕಾರಿಗಳು, ಪ್ರಧಾನ ಕಛೇರಿ, ಬೆಂಗಳೂರು.	30/05/1951	31/05/2011
2.	ದೊಡ್ಡಮನಿ ಟಿ.ಎಸ್., ಆಡಳಿತಾಧಿಕಾರಿಗಳು	12/08/1951	31/08/2011
3.	ಲೋಕನಾಯ್ಕ, ಆಡಳಿತಾಧಿಕಾರಿಗಳು	06/11/1951	30/11/2011

ಈ ಅಧಿಸೂಚನೆಯ ಕ್ರಮ ಸಂಖ್ಯೆ:1 ರಲ್ಲಿರುವ ಅಧಿಕಾರಿಯ ವಿರುದ್ಧ ಇಲಾಖಾ ವಿಚಾರಣೆ ಬಾಕಿಯಿರುತ್ತದೆ. ನಿವೃತ್ತಿ ಹೊಂದಿರುವ ಅಧಿಕಾರಿಗಳಿಂದ ಸರ್ಕಾರಕ್ಕೆ ಬರಬೇಕಾದ ಯಾವುದೇ ಬಾಕಿಯನ್ನು ಅವರ ನಿವೃತ್ತಿ ಉಪದಾನದಲ್ಲಿ ತಡೆಹಿಡಿಯುವ ಷರತ್ತಿಗೊಳಪಟ್ಟಿರುತ್ತದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಟಿ.ಎನ್.ರವಿಪ್ರಕಾಶ್,

ಸರ್ಕಾರದ ಅಧೀನ ಕಾರ್ಯದರ್ಶಿ,

ಒಳಾಡಳಿತ ಇಲಾಖೆ (ಪೊಲೀಸ್ ಸೇವೆಗಳು)

ಪಿ.ಆರ್. 239

### ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ

#### ಅಧಿಸೂಚನೆ

ಸಂಖ್ಯೆ: ಆಕುಕ 50 ಎಫ್‌ಪಿಆರ್ 2011, ಬೆಂಗಳೂರು, ದಿನಾಂಕ: 9ನೇ ಫೆಬ್ರವರಿ, 2011

ಸರ್ಕಾರದ ಆದೇಶ ಸಂಖ್ಯೆ: ಆಕುಕ 201 ಸಿಜಿಇ 2005, ದಿನಾಂಕ 25-5-2005ರ ಅನ್ವಯ ಉಡುಪಿ ಜಿಲ್ಲೆ ಸಮುದಾಯ ಆರೋಗ್ಯ ಕೇಂದ್ರ, ಕೋಟ, ಆರೋಗ್ಯ ರಕ್ಷಾ ಸಮಿತಿಗೆ ಈ ಕೆಳಕಂಡವರನ್ನು ಅಧಿಕಾರೇತರ ಸದಸ್ಯರನ್ನಾಗಿ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನಾಮ ನಿರ್ದೇಶನ ಮಾಡಿ ಆದೇಶಿಸಿದೆ.

ಕ್ರಮ ಸಂಖ್ಯೆ	ಹೆಸರು ಮತ್ತು ವಿಳಾಸ	ಷರಾ
1.	ಶ್ರೀ ಶೇಖರ್ ಜಿ. ಬಿನ್ ಪಣಿಯ, ಮೂಡುಗಿಳಿಯಾರು, ಗರಡಿಮಕ್ಕಿ	ಎಸ್.ಸಿ./ಎಸ್.ಟಿ.
2.	ಶ್ರೀಮತಿ. ಸುಶೀಲ ಸೋಮಶೇಖರ್, ಗ್ರಾಮ ಪಂಚಾಯತ್ ಸದಸ್ಯರು, ಮೂರು ಗ್ರಾಮ, ಕದ್ರಿಕಟ್ಟು.	ಮಹಿಳೆ
3.	ಶ್ರೀ ಅಜಿತ ದೇವಾಡಿಗ, ಬಿನ್ ರಾಜೇವ ದೇವಾಡಿಗ, ಗಿಳಿಯಾರು ಗ್ರಾಮ, ಗಿಳಿಯಾರು ಮಾರ್ಕೆಟ್ ಬಳಿ.	ಅಲ್ಪಸಂಖ್ಯಾತ/ ಹಿಂದುಳಿದ ವರ್ಗ
4.	ಶ್ರೀ ಎಂ.ಶಿವರಾಮ ಶೆಟ್ಟಿ, ಬಿನ್ ನರಸಿಂಹ ಶೆಟ್ಟಿ, ನಡುಬೆಟ್ಟು, ಮೂರು ಗ್ರಾಮ	ಸಾಮಾನ್ಯ

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಐ. ಹೇಮನಾಥ್,

ಸರ್ಕಾರದ ಅಧೀನ ಕಾರ್ಯದರ್ಶಿ,

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ.

ಪಿ.ಆರ್. 240

### ವಾಣಿಜ್ಯ ಮತ್ತು ಕೈಗಾರಿಕೆ ಸಚಿವಾಲಯ

#### ಅಧಿಸೂಚನೆ

ಸಂಖ್ಯೆ: ವಾಕ್ಯೆ 08 ರೇಸೇವಿ 2011, ಬೆಂಗಳೂರು, ದಿನಾಂಕ: 09ನೇ ಫೆಬ್ರವರಿ, 2011

ರೇಷ್ಮೆ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಳಕಂಡ ಅಧಿಕಾರಿಗಳು 2012ನೇ ಸಾಲಿನಲ್ಲಿ ಅವರ ಹೆಸರಿನ ಮುಂದೆ ನಮೂದಿಸಿರುವ ದಿನಾಂಕದಂದು ಸೇವೆಯಿಂದ ವಯೋನಿವೃತ್ತಿ ಹೊಂದಲು ಅನುಮತಿ ನೀಡಿದೆ.

ಕ್ರಮ ಸಂಖ್ಯೆ	ಹೆಸರು, ಪದನಾಮ ಮತ್ತು ಕಾರ್ಯನಿರ್ವಹಿಸುತ್ತಿರುವ ಸ್ಥಳ	ಜನ್ಮ ದಿನಾಂಕ	ವಯೋನಿವೃತ್ತಿ ಹೊಂದುವ ದಿನಾಂಕ
1	2	3	4
	ಶ್ರೀಮತಿ/ಶ್ರೀ		
1.	ಧನಂಜಯ ನಾಯಕ್, ರೇಷ್ಮೆ ಜಂಟಿ ನಿರ್ದೇಶಕರು, ರೇಷ್ಮೆ ಜಂಟಿ ನಿರ್ದೇಶಕರ ಕಛೇರಿ, ಬಿಳಿ ದೇವಾಲಯ.	15-09-1952	30-09-2012
2.	ಡಾ   ಕೆ.ಜಿ. ಏಕಾಂತಪ್ಪ, ರೇಷ್ಮೆ ಉಪ ನಿರ್ದೇಶಕರು, ರೇಷ್ಮೆ ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಪಂಚಾಯತ್, ಶಿರಸಿ	01-03-1952	29-02-2012

1	2	3	4
	ಶ್ರೀಮತಿ/ಶ್ರೀ		
3.	ನಿರಂಜನ್, ಎಸ್, ರೇಷ್ಮೆ ಉಪ ನಿರ್ದೇಶಕರು, ರೇಷ್ಮೆ ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಪಂಚಾಯತ್, ಮಂಗಳೂರು	07-06-1952	30-06-2012
4.	ವಿವೇಕಾನಂದಸ್ವಾಮಿ, ರೇಷ್ಮೆ ಉಪ ನಿರ್ದೇಶಕರು, ರೇಷ್ಮೆ ಉಪ ನಿರ್ದೇಶಕರ ಕಛೇರಿ, ಮಾಗಡಿ	05-09-1952	30-09-2012
5.	ಡಿ. ಥಾವರನಾಯಕ್, ರೇಷ್ಮೆ ಉಪ ನಿರ್ದೇಶಕರು, ರೇಷ್ಮೆ ತರಬೇತಿ ಸಂಸ್ಥೆ, ತೋಳಹುಣಸೆ	14-10-1952	31-10-2012
6.	ಕಂಚಿವರದಯ್ಯ, ರೇಷ್ಮೆ ಸಹಾಯಕ ನಿರ್ದೇಶಕರು, ಮಾದರಿ ಬಿತ್ತನೆ ಕೋರಿ, ಚನ್ನಪಟ್ಟಣ	05-02-1952	29-02-2012
7.	ಎಂ. ನಂಜಯ್ಯ, ರೇಷ್ಮೆ ಸಹಾಯಕ ನಿರ್ದೇಶಕರು, ರೇಷ್ಮೆ ಸಹಾಯಕ ನಿರ್ದೇಶಕರ ಕಛೇರಿ, ಕೊಳ್ಳೇಗಾಲ	06-02-1952	29-02-2012
8.	ಅಬ್ದುಲ್ ಅಜೀಮ್, ರೇಷ್ಮೆ ಸಹಾಯಕ ನಿರ್ದೇಶಕರು, ರೇಷ್ಮೆ ಗೂಡಿನ ಮಾರುಕಟ್ಟೆ, ಕೋಲಾರ	26-05-1952	31-05-2012
9.	ಎನ್.ಎಸ್. ಕರಿಬರಮಣ್ಣನವರ್, ರೇಷ್ಮೆ ಸಹಾಯಕ ನಿರ್ದೇಶಕರು, ರೇಷ್ಮೆ ಸಹಾಯಕ ನಿರ್ದೇಶಕರ ಕಛೇರಿ, ಚಿತ್ರದುರ್ಗ	01-06-1952	31-05-2012
10.	ಬಿ. ನಿಂಗಪ್ಪ, ರೇಷ್ಮೆ ಸಹಾಯಕ ನಿರ್ದೇಶಕರು, ರೇಷ್ಮೆ ಸಹಾಯಕ ನಿರ್ದೇಶಕರ ಕಛೇರಿ, ಸಾಗರ	01-07-1952	30-06-2012
11.	ಮಂದಾಕಿನಿ ಅಪ್ಪುಗೋಳ್, ರೇಷ್ಮೆ ಸಹಾಯಕ ನಿರ್ದೇಶಕರು, ರೇಷ್ಮೆ ವಿನಿಮಯ ಕೇಂದ್ರ, ಬೆಂಗಳೂರು	25-07-1952	31-07-2012
12.	ನಾಗರಾಜೇಗೌಡ, ರೇಷ್ಮೆ ಸಹಾಯಕ ನಿರ್ದೇಶಕರು, ಗೂಡಿನ ನಂತರದ ಚಟುವಟಿಕೆಗಳು, ರಾಯಚೂರು	06-08-1952	31-08-2012
13.	ಎನ್. ಬಾಲರಾಜು, ರೇಷ್ಮೆ ಸಹಾಯಕ ನಿರ್ದೇಶಕರು, ರೇಷ್ಮೆ ಗೂಡಿನ ಮಾರುಕಟ್ಟೆ, ಚನ್ನಪಟ್ಟಣ	26-12-1952	31-12-2012
14.	ನಾರಾಯಣಶೆಟ್ಟಿ, ಪತ್ರಾಂಕಿತ ವ್ಯವಸ್ಥಾಪಕರು-1, ರೇಷ್ಮೆ ಜಂಟಿ ನಿರ್ದೇಶಕರ ಕಛೇರಿ, ಮೈಸೂರು	08-06-1952	30-06-2012
15.	ವೈ. ಜಯಪ್ರಕಾಶ್, ಪತ್ರಾಂಕಿತ ವ್ಯವಸ್ಥಾಪಕರು-2, ರೇಷ್ಮೆ ನಿರ್ದೇಶನಾಲಯ, ಬೆಂಗಳೂರು	02-01-1952	31-01-2012
16.	ಎಸ್.ಎಸ್. ಜಾಧವ್, ಪತ್ರಾಂಕಿತ ವ್ಯವಸ್ಥಾಪಕರು-2, ರೇಷ್ಮೆ ಉಪ ನಿರ್ದೇಶಕರ ಕಛೇರಿ, ಜಿಲ್ಲಾ ಪಂಚಾಯತ್, ಹಾವೇರಿ	01-06-1952	31-05-2012
17.	ಎನ್.ಎಸ್. ಮಂಜುಳ, ಪತ್ರಾಂಕಿತ ವ್ಯವಸ್ಥಾಪಕರು-2, ರೇಷ್ಮೆ ಉಪ ನಿರ್ದೇಶಕರ ಕಛೇರಿ, ಧಾರವಾಡ	28-07-1952	31-07-2012
18.	ಬಿ.ಎನ್. ಸಿದ್ದರಾಜು, ರೇಷ್ಮೆ ವಿಸ್ತರಣಾಧಿಕಾರಿ, ತಾಂತ್ರಿಕ ಸೇವಾ ಕೇಂದ್ರ, ಮಂಡ್ಯ	15-03-1952	31-03-2012
19.	ವಿ. ವರದರಾಜು, ರೇಷ್ಮೆ ವಿಸ್ತರಣಾಧಿಕಾರಿ, ತಾಂತ್ರಿಕ ಸೇವಾ ಕೇಂದ್ರ, ತುರುವೇಕೆರೆ	06-11-1952	30-11-2012

ಈ ಅಧಿಕಾರಿಗಳಿಂದ ಸರ್ಕಾರಕ್ಕೆ ಬರಬೇಕಾದ ಬಾಕಿಗಳಲ್ಲಿ ಸಂಬಂಧಪಟ್ಟ ಮೇಲಾಧಿಕಾರಿಗಳು ಇವರ ನಿವೃತ್ತಿ ಸೌಲಭ್ಯಗಳಿಂದ ತಪ್ಪದೆ ವಸೂಲಿ ಮಾಡುವ ಬಗ್ಗೆ ಅಗತ್ಯ ಕ್ರಮ ಜರುಗಿಸುವುದು.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಬಿ. ದೇವಿಕ,

ಸರ್ಕಾರದ ಅಧೀನ ಕಾರ್ಯದರ್ಶಿ (ರೇಷ್ಮೆ),  
ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ.

ಪಿ.ಆರ್. 241

## ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಸಚಿವಾಲಯ

## ಅಧಿಸೂಚನೆ

ಸಂಖ್ಯೆ: ಲಾ 165 ಎಲ್‌ಸಿಇ 2010, ಬೆಂಗಳೂರು, ದಿನಾಂಕ 10ನೇ ಫೆಬ್ರವರಿ, 2011

ಸರ್ಕಾರವು ದಿನಾಂಕ: 07-02-2011ರಂದು ಹೊರಡಿಸಲಾದ ಸಮ ಸಂಖ್ಯೆಯ ಅಧಿಸೂಚನೆಯನ್ನು ನಿರಸನಗೊಳಿಸಲಾಗಿದೆ. ಕರ್ನಾಟಕ ಕಾನೂನು ಅಧಿಕಾರಿಗಳು (ನೇಮಕಾತಿ ಮತ್ತು ಸೇವಾ ಷರತ್ತು) ನಿಯಮಗಳು 1977 ನಿಯಮ 26(2)ರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಶ್ರೀಮತಿ ಟಿ.ಎನ್. ಆಶಾಕಿರಣ್, ಇವರನ್ನು ತುಮಕೂರು ಜಿಲ್ಲೆಯ ತಿಪಟೂರಿನ ತ್ವರಿತಗತಿ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಕಾರ್ಯಭಾರ ವಹಿಸಿಕೊಳ್ಳುವ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಕಾತಿ ಮಾಡಲಾಗಿದೆ.

ತುಮಕೂರಿನ ನಾಲ್ಕನೇ ತ್ವರಿತಗತಿ ನ್ಯಾಯಾಲಯವನ್ನು ಸರ್ಕಾರಿ ಆದೇಶದ ಸಂಖ್ಯೆ: ಲಾ 165 ಎಲ್‌ಸಿಇ 2010, ದಿನಾಂಕ: 21-07-2010ರಂದು ಸ್ಥಳಾಂತರಿಸಲು ಆದೇಶಿಸಿದ ಹಿನ್ನೆಲೆಯಲ್ಲಿ ಶ್ರೀ ಬಿ. ಶಿವಕುಮಾರ, ವಿಶೇಷ ಸರ್ಕಾರಿ ಅಭಿಯೋಜಕರು ಇವರನ್ನು ಸದರಿ ನ್ಯಾಯಾಲಯದಲ್ಲಿ ಮುಂದುವರೆಸಲಾಗಿತ್ತು. ಇವರನ್ನು ಸದರಿ ಹುದ್ದೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವಿಮುಕ್ತಗೊಳಿಸಲಾಗಿದೆ. ಈ ನ್ಯಾಯಾಲಯಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಶ್ರೀಮತಿ ಆಶಾಕಿರಣ್ ಇವರಿಗೆ ವಹಿಸಿಕೊಡಲು ಸೂಚಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಸಯ್ಯದ್ ಅಬ್ದುಲ್ ನಜೀಫ್,

ಸರ್ಕಾರದ ಅಧೀನ ಕಾರ್ಯದರ್ಶಿ(ಆಡಳಿತ-1),

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ.

ಪಿ.ಆರ್. 242

## PERSONNEL AND ADMINISTRATIVE REFORMS SECRETARIAT

## NOTIFICATION

NO. DPAR 35 SFP 2010 (I), Bangalore, Dated 2nd February, 2011

The following IFS officers of 2000 batch borne on the cadre of Karnataka are promoted to officiate in the Junior Administrative Grade of IFS viz, in the scale of pay of Rs. 15600-39100 + GP 7600/- with effect from 01-01-2009 and they are continued in the posts presently held by them.

SL.NO	NAME OF THE OFFICER AND POST HELD
1	Sri. K.H. Vinaya Kumar, IFS, Deputy Conservator of Forests, Mandya Division, Mandya.
2	Sri. Vijaya Kumar, IFS, Deputy Conservator of Forests, Mangalore Division, Mangalore.
3	Sri. D.S. Gaonkar, IFS, , Deputy Conservator of Forests, Bhadra Wildlife Division, Chickmagalur.

The above mentioned officers have been exempted from MCT Phase-II Training programme vide Government of India letter No. 2-9/2006-RT(Pt), dated: 13/12/2010 of Assistant Inspector General of Forests (RT), Ministry of Environment and Forests, New Delhi.

By Order and in the Name of the Governor of Karnataka,

ASHOK.P.ATRE,

Under Secretary to Government,

DP &amp; AR (Services-IV)

P.R. 243

## ಯುವಜನ ಸೇವಾ ಸಚಿವಾಲಯ

## ಅಧಿಸೂಚನೆ

ಸಂಖ್ಯೆ: ಯುಸೇಇ 127 ಯುಇಸೇ 09, ಬೆಂಗಳೂರು, ದಿನಾಂಕ: 27ನೇ ಜನವರಿ, 2011

ವಿಷಯ: ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಪರೀಕ್ಷಾರ್ಥ

ಸೇವಾವಧಿಯನ್ನು ತೃಪ್ತಿಕರವೆಂದು ಘೋಷಿಸುವ ಬಗ್ಗೆ.

ಉಲ್ಲೇಖ: 1. ಸರ್ಕಾರದ ಅಧಿಸೂಚನೆ ಸಂಖ್ಯೆ:ವಾಪ್ರಯು:09:ಯುಇಸೇ:06, ದಿನಾಂಕ: 27-04-2006.

2. ಪತ್ರ ಸಂಖ್ಯೆ:ಡಿವೈಎಸ್‌ಎಸ್/ಸಿ-1/31/08-09, ದಿನಾಂಕ:06-03-2010.

ಉಲ್ಲೇಖಿತ (1)ರ ಸರ್ಕಾರದ ಅಧಿಸೂಚನೆಯಲ್ಲಿ ಕರ್ನಾಟಕ ಲೋಕ ಸೇವಾ ಆಯೋಗದ ಮುಖಾಂತರ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಗೆ ಸಹಾಯಕ ನಿರ್ದೇಶಕರ ಹುದ್ದೆಗೆ ಆಯ್ಕೆಗೊಂಡ ಸಹಾಯಕ ನಿರ್ದೇಶಕರನ್ನು 2 ವರ್ಷಗಳ ಪರೀಕ್ಷಾರ್ಥ ಅವಧಿಯ ಮೇಲೆ ನೇಮಕಾತಿ ಮಾಡಲಾಗಿತ್ತು. ಉಲ್ಲೇಖ (2)ರ ಪ್ರಸ್ತಾವನೆಯನ್ನು ಪರಿಶೀಲಿಸಲಾಗಿ, ಪ್ರಸ್ತುತ ಈ ಕೆಳಕಂಡ ಸಹಾಯಕ ನಿರ್ದೇಶಕರು, ನಿಗದಿತ ಇಲಾಖಾ ಪರೀಕ್ಷೆಗಳಲ್ಲಿ

ಉತ್ತರೀಣರಾಗಿ 2 ವರ್ಷಗಳ ಸೇವಾವಧಿಯನ್ನು ಪೂರೈಸಿರುತ್ತಾರೆ. ಆದ್ದರಿಂದ ಕರ್ನಾಟಕ ನಾಗರಿಕ ಸೇವಾ (ಪರಿವೀಕ್ಷಣಾ ಅವಧಿ) ನಿಯಮಗಳು 1977ರ ನಿಯಮ 5(1) (ಎ)ರನ್ವಯ ಈ ಕೆಳಕಂಡ ಸಹಾಯಕ ನಿರ್ದೇಶಕರ ಸೇವೆಯನ್ನು ತೃಪ್ತಿಕರವೆಂದು ಘೋಷಿಸಿದೆ.

ಕ್ರಮ ಸಂಖ್ಯೆ	ಹೆಸರು ಶ್ರೀ/ಶ್ರೀಮತಿ	ಕೆಲಸಕ್ಕೆ ಹಾಜರಾದ ದಿನಾಂಕ	2 ವರ್ಷ ಪೂರ್ಣಗೊಳ್ಳಲಿರುವ ದಿನಾಂಕ
01	ಶ್ರೀ ರಾಜು ಬಾವಿಹಳ್ಳಿ, ಸಹಾಯಕ ನಿರ್ದೇಶಕರು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಬಳ್ಳಾರಿ.	29-04-2006	29-04-2008

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಎಂ.ಎಸ್.ಶಿವರಾಮ್,

ಸರ್ಕಾರದ ಅಧೀನ ಕಾರ್ಯದರ್ಶಿ,

ಯುವಜನ ಸೇವಾ ಇಲಾಖೆ.

ಪಿ.ಆರ್. 244

### ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಪಿಡಿ 86 ಎಸ್‌ಎಸ್‌ಎಂ 2008(ಭಾಗ), ಬೆಂಗಳೂರು, ದಿನಾಂಕ: 14ನೇ ಫೆಬ್ರವರಿ, 2011

ಸರ್ಕಾರದ ಅಧಿಸೂಚನೆ ಸಂಖ್ಯೆ: ಪಿಡಿ 86 ಎಸ್‌ಎಸ್‌ಎಂ 2008 ದಿನಾಂಕ: 24.01.2011ನ್ನು ಭಾಗಶಃ ಮಾರ್ಪಡಿಸಿ ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಸೇವೆಗೆ ಸೇರಿದ ಕೆಳಕಂಡ ಉಪ ನಿರ್ದೇಶಕರಿಗೆ ` 20,025 - 28,275ರ ವೇತನ ಶ್ರೇಣಿಯ ಜಂಟಿ ನಿರ್ದೇಶಕರ ಹುದ್ದೆಗೆ ಕೆಳಕಾಣಿಸಿದ ಷರತ್ತಿಗೊಳಪಟ್ಟಂತೆ ಪದೋನ್ನತಿ ನೀಡಿ ಅವರ ಹೆಸರಿನ ಮುಂದೆ ಸೂಚಿಸಿರುವ ಹುದ್ದೆಗೆ ನೇಮಿಸುವ ಸಲುವಾಗಿ ಸದರಿ ಅಧಿಕಾರಿಯ ಸೇವೆಯನ್ನು ತತ್ಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆವಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಶಕ್ಕೆ ನೀಡಿದೆ.

ಅಧಿಕಾರಿಯ ಹೆಸರು, ಪದನಾಮ ಹಾಗೂ ಪ್ರಸ್ತುತ ಹುದ್ದೆ	ಪದೋನ್ನತಿ ನಂತರ ನೇಮಕಾತಿ ಮಾಡಿ ಸ್ಥಳನಿಯುಕ್ತಿ ನೀಡಿರುವ ಹುದ್ದೆ
ಶ್ರೀಮತಿ ಉಮಾ ಡಿ. ಸದಾಶಿವ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ, ಶಿವಮೊಗ್ಗ	ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಜಂಟಿ ನಿರ್ದೇಶಕರ ಹುದ್ದೆಯಲ್ಲಿ ವರದಿ ಮಾಡಿಕೊಂಡ ನಂತರ ಮರು ದಿನದಿಂದ ಯೋಜನಾ ನಿರ್ದೇಶಕರು, ಜಿಲ್ಲಾ ಪಂಚಾಯತ್, ಶಿವಮೊಗ್ಗ ಇಲ್ಲಿನ ಶ್ರೀ ಮುನಿರಾಜು ಇವರ ಜಾಗಕ್ಕೆ ನೇಮಿಸಲು.

ಷರತ್ತು

ಆರ್ಥಿಕ ಮತ್ತು ಸಾಂಖ್ಯಿಕ ನಿರ್ದೇಶನಾಲಯದ ಉಪ ನಿರ್ದೇಶಕರಾದ ಶ್ರೀ ಕೆ. ಗುರುರಾಜ ರಾವ್ ಮತ್ತಿತರರು ಕರ್ನಾಟಕ ಆಡಳಿತ ನ್ಯಾಯಮಂಡಳಿಯಲ್ಲಿ ದಾಖಲಿಸಿರುವ ಅರ್ಜಿಗಳ ಸಂಖ್ಯೆ 5168, 5169, 5170, 5171 ಮತ್ತು 5172 / 2008 ರಲ್ಲಿ ಸದರಿ ಆಡಳಿತ ನ್ಯಾಯ ಮಂಡಳಿಯು ನೀಡುವ ಅಂತಿಮ ತೀರ್ಪಿನ ಮೇರೆಗೆ ಈ ಮುಂಬಡ್ತಿಗಳು ಪುನರ್‌ಪರಿಶೀಲನೆಗೆ ಒಳಪಟ್ಟಿರುತ್ತವೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ವಿ. ಸಾಯಿಬಾಬಾ,

ಸರ್ಕಾರದ ಅಧೀನ ಕಾರ್ಯದರ್ಶಿ,

ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ (ಎಸ್-5).

ಪಿ.ಆರ್. 245

### ಒಳಾಡಳಿತ ಸಚಿವಾಲಯ

ಅಧಿಸೂಚನೆ

ಸಂಖ್ಯೆ: ಒಇ 361 ಪಿಪಿಇ 2009, ಬೆಂಗಳೂರು, ದಿನಾಂಕ: 01ನೇ ಫೆಬ್ರವರಿ, 2011

ಶ್ರೀ ಎಂ.ಎಸ್.ಆನಂದ, ವಕೀಲರು, ಗುತ್ತಿಗೆ ಆಧಾರದ ಮೇಲೆ ನೇಮಕವಾಗಿರುವ ಸರ್ಕಾರಿ ಅಭಿಯೋಜಕರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಚಿಕ್ಕಬಳ್ಳಾಪುರ ಇವರ ರಾಜೀನಾಮೆಯನ್ನು ದಿನಾಂಕ:08-02-2011ರಿಂದ ಜಾರಿಗೆ ಬರುವಂತೆ ಅಂಗೀಕರಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ,

ಕೆ. ಸಿ. ಸಿದ್ದಪ್ಪ,

ಸರ್ಕಾರದ ಅಧೀನ ಕಾರ್ಯದರ್ಶಿ,

ಒಳಾಡಳಿತ ಇಲಾಖೆ,

(ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಕಾಫಿಮೋಸ ಮತ್ತು ಅಭಿಯೋಗಗಳು)

ಪಿ.ಆರ್. 246

## ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯ

## ಅಧಿಸೂಚನೆ

ಸಂಖ್ಯೆ/ಕವಿಪ/ಆ-1/110/ರಿಪಿ/2009, ಬೆಂಗಳೂರು, ದಿನಾಂಕ: 9ನೇ ಫೆಬ್ರವರಿ, 2011

ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಅಪರ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಕೆ. ಜಯಶಂಕರಮೂರ್ತಿ ಅವರನ್ನು ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಕಾರ್ಯದರ್ಶಿ ಹುದ್ದೆಗೆ ವೇತನ ಶ್ರೇಣಿ 14960-440-16720-500-18720ರಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಮುಂಬಡ್ತಿ ನೀಡಿ ಅಧಿಸೂಚನೆ ಸಂಖ್ಯೆ: ಕವಿಪ/ಆ-1/ಕಾಅಜ/ಹುಭ/15/2006, ದಿನಾಂಕ:23-02-2006ರಲ್ಲಿ ಆದೇಶ ಹೊರಡಿಸಲಾಗಿತ್ತು.

ಶ್ರೀ ಕೆ.ಜಯಶಂಕರಮೂರ್ತಿ ಅವರು ವಿಧಾನ ಪರಿಷತ್ತಿನ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ದಿನಾಂಕ: 01-10-2002ರಿಂದ ಕಾರ್ಯನಿರ್ವಹಿಸುತ್ತಿದ್ದು, ಆಗ ಚಾಲ್ತಿಯಲ್ಲಿದ್ದ 1998ನೇ ಸಾಲಿನ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಕಾರ್ಯದರ್ಶಿ ಹುದ್ದೆಯು ಖಾಲಿಯಾದ ದಿನಾಂಕವಾದ 01-12-2003ರಿಂದ ಕಾರ್ಯದರ್ಶಿ ಹುದ್ದೆಗೆ ಅವರಿಗೆ ಮುಂಬಡ್ತಿ ನೀಡಲು ಪರಿಗಣಿಸದೇ ಇರುವ ಕ್ರಮವನ್ನು ಪ್ರಶ್ನಿಸಿ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಂಖ್ಯೆ:27958/2009 (ಎಸ್-ಪಿಆರ್‌ಓ) ಸಲ್ಲಿಸಿದ್ದರು.

ಕರ್ನಾಟಕ ಉಚ್ಚ ನ್ಯಾಯಾಲಯವು ತನ್ನ ದಿನಾಂಕ: 29-11-2010ರ ಆದೇಶದಲ್ಲಿ ಶ್ರೀ ಕೆ. ಜಯಶಂಕರಮೂರ್ತಿ ಅವರಿಗೆ ದಿನಾಂಕ: 23-03-2006ರ ಅಧಿಸೂಚನೆಯಲ್ಲಿ ಕಾರ್ಯದರ್ಶಿ ಹುದ್ದೆಗೆ ತಕ್ಷಣದಿಂದ ಜಾರಿಗೆ ಬರುವಂತೆ ಮುಂಬಡ್ತಿ ನೀಡಿರುವುದನ್ನು ಪರಿಷ್ಕರಿಸಿ ಕಾರ್ಯದರ್ಶಿ ಹುದ್ದೆ ಖಾಲಿಯಾದ ದಿನಾಂಕವಾದ 01-12-2003ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಕಾರ್ಯದರ್ಶಿ ಹುದ್ದೆಗೆ ಮುಂಬಡ್ತಿ ನೀಡಿ ಆದೇಶ ಹೊರಡಿಸುವುದಲ್ಲದೆ, ತತ್ಪರಿಣಾಮವಾಗಿ ಬರುವ ಎಲ್ಲಾ ಸೌಲಭ್ಯಗಳನ್ನು ವಿಸ್ತರಿಸುವಂತೆ ಆದೇಶ ಹೊರಡಿಸಿರುತ್ತದೆ.

ರಿಟ್ ಅರ್ಜಿ ಸಂಖ್ಯೆ: 27958/2009 (ಎಸ್-ಪಿಆರ್‌ಓ)ರಲ್ಲಿನ ಕರ್ನಾಟಕ ಉಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಅಧಿಸೂಚನೆ ಸಂಖ್ಯೆ:ಕವಿಪ/ಆ-1/ಕಾಅಜ/ಹುಭ/15/2006, ದಿನಾಂಕ: 23-02-2006ರನ್ನು ಮಾರ್ಪಡಿಸುತ್ತಾ, ಶ್ರೀ ಕೆ.ಜಯಶಂಕರಮೂರ್ತಿ ಅವರನ್ನು ದಿನಾಂಕ: 01-12-2003 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ವೇತನ ಶ್ರೇಣಿ 14960-440-16720-500-18720 ರಲ್ಲಿ ಸ್ಥಾನಪನ್ನ ಬಡ್ತಿ ನೀಡಿ ಕರ್ನಾಟಕ ವಿಧಾನ ಪರಿಷತ್ತಿನ ಸಚಿವಾಲಯದ ಕಾರ್ಯದರ್ಶಿ ಹುದ್ದೆಗೆ ನೇಮಕ ಮಾಡಲಾಗಿದೆ. ತತ್ಪರಿಣಾಮವಾಗಿ ವಿಧಾನ ಪರಿಷತ್ತಿನ ಸಚಿವಾಲಯದ ಕಾರ್ಯದರ್ಶಿಗೆ ನೀಡಲಾಗುವ ಎಲ್ಲಾ ಸೌಲಭ್ಯಗಳಿಗೂ ಶ್ರೀ ಕೆ. ಜಯಶಂಕರಮೂರ್ತಿಯವರು ಅರ್ಹರಿರುತ್ತಾರೆ.

ಮಾನ್ಯ ಸಭಾಪತಿಯವರ ಆದೇಶಾನುಸಾರ,

ಕೆ.ಬಿ. ಓಂಪ್ರಕಾಶ್,

ಉಪ ಕಾರ್ಯದರ್ಶಿ,

ಕರ್ನಾಟಕ ವಿಧಾನ ಪರಿಷತ್ತು.

ಪಿ.ಆರ್. 247

## ಪಶುಸಂಗೋಪನೆ ಮತ್ತು ಮೀನುಗಾರಿಕೆ ಸಚಿವಾಲಯ

## ಸೇರ್ಪಡೆ

ಸಂಖ್ಯೆ: ಪಸಂಮೀ 54 ಪಅಸೇ 2011, ಬೆಂಗಳೂರು, ದಿನಾಂಕ: 04ನೇ ಫೆಬ್ರವರಿ, 2011

ಅಧಿಸೂಚನೆ ಸಂಖ್ಯೆ: ಪಸಂಮೀ 248 ಪಅಸೇ 2010, ದಿನಾಂಕ:27-11-2010ರನ್ವಯ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ 2011ನೇ ಸಾಲಿನಲ್ಲಿ ಸರ್ಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದಲು ಅನುಮತಿ ನೀಡಿರುವ ಗ್ರೂಪ್-ಎ ಅಧಿಕಾರಿಗಳ ಪಟ್ಟಿಯಲ್ಲಿ ಕ್ರಮಸಂಖ್ಯೆ: 7ರ ನಂತರ ಈ ಕೆಳಕಂಡ ಅಧಿಕಾರಿಯ ಹೆಸರನ್ನು ಸೇರಿಸಿ ಓದಿಕೊಳ್ಳತಕ್ಕದ್ದು.

ಕ್ರಮ ಸಂಖ್ಯೆ	ಅಧಿಕಾರಿಯ ಹೆಸರು, ಪದನಾಮ ಮತ್ತು ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಸ್ಥಳ	ಜನ್ಮ ದಿನಾಂಕ	ವಯೋನಿವೃತ್ತಿ ಹೊಂದುವ ದಿನಾಂಕ
1	2	3	4
(7-ಎ)	ಡಾ:ಅನಂತರಾಮಯ್ಯ, ಸಹಾಯಕ ನಿರ್ದೇಶಕರು, ಪಶುವೈದ್ಯಕೀಯ ಆಸ್ಪತ್ರೆ, ಕೆಂಗೇರಿ, ಬೆಂಗಳೂರು ದಕ್ಷಿಣ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ.	28-02-1951	28-02-2011

ಉಳಿದಂತೆ ದಿನಾಂಕ: 27-11-2010ರ ಅಧಿಸೂಚನೆಯಲ್ಲಿ ಇನ್ನಾವುದೇ ಬದಲಾವಣೆಗಳು ಇರುವುದಿಲ್ಲ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಬಿ.ಕೆ. ಶ್ರೀನಿವಾಸಮೂರ್ತಿ,

ಸರ್ಕಾರದ ಅಧೀನ ಕಾರ್ಯದರ್ಶಿ,

ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ (ಪಶುಸಂಗೋಪನೆ)

ಪಿ.ಆರ್. 248

## ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಸಚಿವಾಲಯ

## ಅಧಿಸೂಚನೆ

ಸಂಖ್ಯೆ: ಲಾ 131 ಎಲ್‌ಎಜಿ 2010, ಬೆಂಗಳೂರು, ದಿನಾಂಕ 4ನೇ ಫೆಬ್ರವರಿ, 2011

ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳ 1977ರಲ್ಲಿನ ಷರತ್ತುಗಳಿಗೊಳಪಟ್ಟು ದಿನಾಂಕ: 07-10-2010ರಿಂದ ಮುಂದಿನ ಆದೇಶದವರೆಗೆ ಅಥವಾ ಹೊಸದಾಗಿ ಸರ್ಕಾರಿ ವಕೀಲರನ್ನು ನೇಮಿಸುವವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ, ಶ್ರೀ ಎಸ್.ಎ.ಶಿವಸ್ವಾಮಿ, ವಕೀಲರು, ಇವರನ್ನು ಮೈಸೂರು ಜಿಲ್ಲೆಯ ಕೃಷ್ಣರಾಜನಗರ ತಾಲ್ಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಯಲ್ಲಿ ಮುಂದುವರಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಸಯ್ಯದ್ ಅಬ್ದುಲ್ ನಜೀರ್,

ಸರ್ಕಾರದ ಅಧೀನ ಕಾರ್ಯದರ್ಶಿ(ಆಡಳಿತ-1),

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ.

ಪಿ.ಆರ್. 249

## ಅಧಿಸೂಚನೆ

ಸಂಖ್ಯೆ: ಲಾ 165 ಎಲ್‌ಸಿಇ 2010, ಬೆಂಗಳೂರು, ದಿನಾಂಕ 7ನೇ ಫೆಬ್ರವರಿ, 2011

ಕರ್ನಾಟಕ ಕಾನೂನು ಅಧಿಕಾರಿಗಳು (ನೇಮಕಾತಿ ಮತ್ತು ಸೇವಾ ಷರತ್ತು) ನಿಯಮಗಳು 1977 ನಿಯಮ 26(2)ರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಶ್ರೀ ಟಿ.ಎನ್. ಆಶಾಕಿರಣ್, ಇವರನ್ನು ತುಮಕೂರು ಜಿಲ್ಲೆಯ ತಿಪಟೂರಿನ ತ್ವರಿತಗತಿ ನ್ಯಾಯಾಲಯದ ವಿಶೇಷ ಸರ್ಕಾರಿ ಅಭಿಯೋಜಕರಾಗಿ ಕಾರ್ಯಭಾರ ವಹಿಸಿಕೊಳ್ಳುವ ದಿನಾಂಕದಿಂದ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ನೇಮಕಾತಿ ಮಾಡಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಸಯ್ಯದ್ ಅಬ್ದುಲ್ ನಜೀರ್,

ಸರ್ಕಾರದ ಅಧೀನ ಕಾರ್ಯದರ್ಶಿ(ಆಡಳಿತ-1),

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ.

ಪಿ.ಆರ್. 250

## ಅಧಿಸೂಚನೆ

ಸಂಖ್ಯೆ: ಲಾ 142 ಎಲ್‌ಎಜಿ 2010, ಬೆಂಗಳೂರು, ದಿನಾಂಕ: 4ನೇ ಫೆಬ್ರವರಿ, 2011

ಶ್ರೀ ಹೆಚ್.ಆರ್. ಕಣ್ಣಪ್ಪ, ವಕೀಲರು, ಇವರನ್ನು ಕರ್ನಾಟಕ ಕಾನೂನು ಅಧಿಕಾರಿಗಳ (ನೇಮಕಾತಿ ಮತ್ತು ಸೇವಾ ಷರತ್ತುಗಳು) ನಿಯಮಗಳ 1977, ನಿಯಮ 5(3)ರನ್ವಯ ದಿನಾಂಕ: 05-10-2010ರಿಂದ ಜಾರಿಗೆ ಬರುವಂತೆ 2ನೇ ಬಾರಿ ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಇವೆರಡರಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಅಪರ ಸರ್ಕಾರಿ ವಕೀಲರ ಹುದ್ದೆಯಲ್ಲಿ ಮುಂದುವರಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ,

ಸಯ್ಯದ್ ಅಬ್ದುಲ್ ನಜೀರ್,

ಸರ್ಕಾರದ ಅಧೀನ ಕಾರ್ಯದರ್ಶಿ (ಆಡಳಿತ-1)

ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ.

ಪಿ.ಆರ್. 251

## PERSONNEL AND ADMINISTRATIVE REFORMS SECRETARIAT

## NOTIFICATION

No. DPAR 40 SAS 2011, Bangalore, Dated 8th February, 2011

**Sri Amlan Aditya Biswas, IAS (KN 1997), Deputy Commissioner, Chitradurga District, Chitradurga** is transferred with immediate effect and posted until further orders as **Deputy Commissioner, Bellary District, Bellary** vice Sri B. Shivappa, IAS transferred.

**Dr M.N. Ajay Nagabhushan, IAS (KN 2004), Joint Commissioner of Commercial Taxes, Belgaum** is transferred with immediate effect and posted until further orders as **Deputy Commissioner, Chitradurga District, Chitradurga** vice Sri Amlan Aditya Biswas, IAS transferred.

By Order and in the Name of the Governor of Karnataka,

**ASHOK P. ATRE,**

Under Secretary to Government,

DP &amp; AR (Services-I)

P.R. 252